



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಸಂಪುಟ - ೧೫೭
Volume - 157

ಬೆಂಗಳೂರು, ಗುರುವಾರ, ೧೦, ಫೆಬ್ರವರಿ, ೨೦೨೨(ಮಾಘ, ೨೧, ಶಕವರ್ಷ, ೧೯೪೩)
BENGALURU, THURSDAY, 10, FEBRUARY, 2022(MAGHA, 21, SHAKAVARSHA, 1943)

ಸಂಚಿಕೆ ೨೭
Issue 27

ಭಾಗ ೫

ಸರ್ಕಾರದ ಮತ್ತು ಖಾಸಗಿ ಜಾಹೀರಾತುಗಳು, ಲೋಕಸೇವಾ ಆಯೋಗದ
ಜಾಹೀರಾತುಗಳು, ನೇಮಕಾತಿ ಸಮಿತಿಗಳ ಜಾಹೀರಾತುಗಳು

ಪೊಲೀಸ್ ಇಲಾಖೆ

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕೆ.ಎಸ್.ಐ.ಎಸ್.ಎಫ್)

(ISO: 9001-2015 ಪ್ರಮಾಣಿತ ನೇಮಕಾತಿ ಪ್ರಕ್ರಿಯೆ)

ಅಧಿಸೂಚನೆ ಸಂಖ್ಯೆ:18/ನೇಮಕಾತಿ-2/2021-22

ವಿಷಯ: : ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕೆ.ಎಸ್.ಐ.ಎಸ್.ಎಫ್) (ಪುರುಷ ಮತ್ತು ಮಹಿಳಾ
ಹಾಗೂ ತೃತೀಯ ಲಿಂಗ) ಮತ್ತು ಸೇವಾನಿರತರನ್ನೊಳಗೊಂಡ ಹುದ್ದೆಗಳ
ನೇಮಕಾತಿ ಕುರಿತು.

~ ~ ~ ~

1. ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್) ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪುರುಷ ಮತ್ತು ಮಹಿಳಾ ಹಾಗೂ ತೃತೀಯ ಲಿಂಗ) ಮತ್ತು ಸೇವಾನಿರತರನ್ನೊಳಗೊಂಡ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ವೃಂದ ಮತ್ತು ನೇಮಕಾತಿ) ನಿಯಮಗಳು, 2021 ಮತ್ತು ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಾವಳಿ 1977 ಹಾಗೂ ಮೇಲೆ ತಿಳಿಯಪಡಿಸಿದ ನಿಯಮಗಳಿಗೆ ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ www.recruitment.ksp.gov.in ನಲ್ಲಿ ಆನ್-ಲೈನ್ (On-line) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ವಿಶೇಷ ಸೂಚನೆ:-

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕವು ಮುಕ್ತಾಯವಾದ ನಂತರ 10 ದಿನಗಳ ಕಾಲಾವಕಾಶ ನೀಡಲಾಗುತ್ತಿದ್ದು, ಸದರಿ ದಿನಾಂಕದೊಳಗಾಗಿ ಅಭ್ಯರ್ಥಿಯು ತಾನು ಸಲ್ಲಿಸಿರುವ ಅರ್ಜಿಯಲ್ಲಿ ಹೆಸರು, ಜನ್ಮ ದಿನಾಂಕ, ಕೋರಿರುವ ಮೀಸಲಾತಿ ಹಾಗೂ ಇತರೆ ಯಾವುದೇ ಅಂಶಗಳ ಬದಲಾವಣೆ ಮಾಡಬೇಕಾದಲ್ಲಿ ಖುದ್ದಾಗಿ / ಅಂಚೆ ಮೂಲಕ ಸಂಬಂಧಪಟ್ಟ ದೃಢೀಕೃತ ದಾಖಲೆಗಳೊಂದಿಗೆ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ನೇಮಕಾತಿ ಕಾರ್ಲಟನ್ ಭವನ, ಅರಮನೆ ರಸ್ತೆ, ಬೆಂಗಳೂರು ರವರ ಕಛೇರಿಗೆ ಸಲ್ಲಿಸತಕ್ಕದ್ದು. ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಸಲ್ಲಿಸುವ ಯಾವುದೇ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.

2. ಶುಲ್ಕ:

ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ	₹. 500/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ	₹. 250/-

- ಎ) ನಿಗದಿತ ಶುಲ್ಕವನ್ನು ನಗದು / ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್‌ನ 'ಅಭ್ಯರ್ಥಿ ಪ್ರತಿ'ಯನ್ನು ಇಟ್ಟುಕೊಂಡಿರತಕ್ಕದ್ದು.
- ಬಿ) ಇಲಾಖೆಯ ಅಧಿಕೃತ ವೆಬ್‌ಸೈಟ್ www.recruitment.ksp.gov.inನಲ್ಲಿ ನೀಡಲಾಗಿರುವ ಸೂಚನೆಗಳನ್ನು ಓದಿಕೊಂಡು ಯಾವುದೇ ತಪ್ಪು ಮಾಹಿತಿ ನೀಡದೆ ಆನ್‌ಲೈನ್‌ನಲ್ಲಿ ಲಭ್ಯವಿರುವ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು.

ಟಿಪ್ಪಣಿ: ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರುಗಿಸಲಾಗುವುದಿಲ್ಲ ಅಥವಾ ಅದನ್ನು ನೇಮಕಾತಿ ಸಮಿತಿಯು ನಡೆಸುವ ಇತರೆ ಯಾವುದೇ ಪರೀಕ್ಷೆ ಅಥವಾ ನೇಮಕಾತಿಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ. ಮೇಲಿನ ಕಾಲಗಳಲ್ಲಿ ನಮೂದಿಸಿದಂತೆ ಅಭ್ಯರ್ಥಿಗೆ ಅನ್ವಯಿಸುವ ಒಟ್ಟು ಪರೀಕ್ಷಾ ಶುಲ್ಕವನ್ನು ಆನ್‌ಲೈನ್ / ನಗದು ರೂಪದಲ್ಲಿ ಚಲನ್ ನೊಂದಿಗೆ ಮಾತ್ರ ಮೇಲೆ ನಮೂದಿಸಿರುವ ಬ್ಯಾಂಕ್‌ಗಳಲ್ಲಿ ಮತ್ತು ಅಂಚೆ ಕಛೇರಿಗಳಲ್ಲಿ ಪಾವತಿಸತಕ್ಕದ್ದು. ಡಿಡಿ, ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ.

3. ಆನ್‌ಲೈನ್ (On-line) ಮುಖಾಂತರ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ವಿಧಾನ:

ಅರ್ಜಿದಾರ ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಇಲಾಖೆಯ ಅಧಿಕೃತ ವೆಬ್‌ಸೈಟ್ www.recruitment.ksp.gov.inನಲ್ಲಿ ನೀಡಲಾಗಿರುವ ಮಾಹಿತಿಸೂಚಿ / ಸೂಚನೆಗಳನ್ನು ಜಾಗರೂಕತೆಯಿಂದ ಓದಿಕೊಂಡು ಭರ್ತಿ ಮಾಡಬೇಕು. ಇಲಾಖೆಯ ಅಧಿಕೃತ ವೆಬ್‌ಸೈಟ್ www.recruitment.ksp.gov.inನಲ್ಲಿ ನೀಡಲಾಗಿರುವ ಅಧಿಸೂಚನೆಯನ್ನು ಓದಿಕೊಂಡು ಯಾವುದೇ ತಪ್ಪು ಮಾಹಿತಿಯನ್ನು ನೀಡದೇ ಆನ್‌ಲೈನ್‌ನಲ್ಲಿ ಲಭ್ಯವಿರುವ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು. ತಪ್ಪು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹವರ ವಿರುದ್ಧ ಕಾನೂನಿನನ್ವಯ ನೇಮಕಾತಿ ಸಮಿತಿಯು ಸೂಕ್ತ ಕ್ರಮ ಕೈಗೊಳ್ಳುವುದು. ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಅರ್ಜಿದಾರ ಒಂದು ಬಿಳಿ ಹಾಳೆಯ ಮೇಲೆ ಪಾಸ್‌ಪೋರ್ಟ್ ಅಳತೆಯ ಬಣ್ಣದ ಭಾವಚಿತ್ರ, ಸಹಿ ಮತ್ತು ಅಧಿಸೂಚನೆಯ ಕ್ರಮ ಸಂಖ್ಯೆ 8(ಬಿ)ರಲ್ಲಿ ನಮೂದಿಸಲಾಗಿರುವ ಯಾವುದಾದರೂ ಗುರುತಿನ ಚೀಟಿಯನ್ನು ಪ್ರತ್ಯೇಕವಾಗಿ (Soft Copy - less than 250 KB) ಸ್ಕ್ಯಾನ್ ಮಾಡಿಟ್ಟುಕೊಂಡಿರಬೇಕು. ನಂತರ ಅರ್ಜಿದಾರನ ಹೆಸರು, ಜಾತಿ, ಪ್ರವರ್ಗ, ಮೀಸಲಾತಿಗಳ ವಿವರ, ಹುಟ್ಟಿದ ದಿನಾಂಕ, ವಿದ್ಯಾರ್ಹತೆ ಮತ್ತು ಇತ್ಯಾದಿ ವಿವರಗಳನ್ನು ಭರ್ತಿ ಮಾಡಿ ಕೊನೆಯದಾಗಿ ಸ್ಕ್ಯಾನ್ ಮಾಡಿಟ್ಟುಕೊಂಡಿರುವ ಭಾವಚಿತ್ರ, ಸಹಿ ಮತ್ತು ಗುರುತಿನ ಚೀಟಿಯನ್ನು ಕಂಪ್ಯೂಟರ್ ಮುಖೇನ ಅಪ್‌ಲೋಡ್ (Upload) ಮಾಡಬೇಕು. ಇಲ್ಲವಾದಲ್ಲಿ ಅಂತಹ ಅರ್ಜಿದಾರರು ಆನ್‌ಲೈನ್‌ನಲ್ಲಿ ಅರ್ಜಿಯನ್ನು ತುಂಬಿ ಮುಂದುವರೆಯಲು ಸಾಧ್ಯವಾಗುವುದಿಲ್ಲ. ಅರ್ಜಿದಾರ ನೀಡಿರುವ ವಿವರಗಳು ಎಲ್ಲಾ ರೀತಿಯಿಂದಲೂ ಸಮರ್ಪಕವಾಗಿದ್ದಲ್ಲಿ ಮಾತ್ರ ಚಲನ್ ಮುದ್ರಿಸಬಹುದು. ಚಲನ್ ಮುದ್ರಿಸಲು ಜನರೇಟ್ ಚಲನ್ ಬಟನ್ ಮೇಲೆ ಕ್ಲಿಕ್ ಮಾಡಿದಾಗ ತ್ರಿಪ್ರತಿ (Triplicate) ಬ್ಯಾಂಕ್ ಚಲನ್ ಸೃಜನೆಯಾಗುತ್ತದೆ. ಆ ಚಲನ್‌ನಲ್ಲಿ ಅರ್ಜಿಯ ಸಂಖ್ಯೆಯೊಂದಿಗೆ, ಆಯ್ಕೆ ಮಾಡಿರುವ ಘಟಕ, ನಿಮ್ಮ ಭಾವಚಿತ್ರ, ಪ್ರವರ್ಗ, ಮೀಸಲಾತಿಗಳ ವಿವರ ಮತ್ತು ಪಾವತಿಸಬೇಕಾಗಿರುವ ನಿಗದಿತ ಶುಲ್ಕಗಳ ವಿವರಗಳು ಇರುತ್ತವೆ. ಆ ಚಲನ್ ಪ್ರತಿಯನ್ನು ಮುದ್ರಿಸಿ/ಪ್ರಿಂಟ್ ಮಾಡಿಕೊಳ್ಳತಕ್ಕದ್ದು.

ನಂತರ ಅರ್ಜಿದಾರ ಮುದ್ರಿಸಿಕೊಳ್ಳಲಾದ ಚಲನ್‌ನಲ್ಲಿ ನಮೂದಾಗಿರುವ ಒಟ್ಟು ಶುಲ್ಕವನ್ನು ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಆನ್‌ಲೈನ್ / ನಗದು ರೂಪದಲ್ಲಿ ಪಾವತಿಸಿ ನಂತರ ಚಲನ್‌ನ 'ಅಭ್ಯರ್ಥಿ ಪ್ರತಿ'ಯನ್ನು ಇಟ್ಟುಕೊಂಡಿರತಕ್ಕದ್ದು.

ಅಭ್ಯರ್ಥಿಯು ಶುಲ್ಕ ಪಾವತಿಸಿದ ಎರಡು ದಿನಗಳ ನಂತರ ಪುನಃ ಇಲಾಖೆಯ ಅಧಿಕೃತ ವೆಬ್‌ಸೈಟ್ www.recruitment.ksp.gov.inನಲ್ಲಿ My Application ನ್ನು ಕ್ಲಿಕ್ ಮಾಡಿ, ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿದ ನಂತರ ಅರ್ಜಿ ತೆರೆಯುತ್ತದೆ ಹಾಗೂ ಅಭ್ಯರ್ಥಿಯು ಭರ್ತಿ ಮಾಡಿರುವ ಎಲ್ಲಾ ವಿವರಗಳನ್ನು ಒಳಗೊಂಡಂತೆ ಅರ್ಜಿಯು ಸೃಜನೆಯಾಗುತ್ತದೆ, ಸದರಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ಮಾಡಿಟ್ಟುಕೊಳ್ಳತಕ್ಕದ್ದು. ಅರ್ಜಿ ಪ್ರತಿ ಮತ್ತು ಅರ್ಜಿ ಸಂಖ್ಯೆಯು ಮುಂದಿನ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಿಗೆ ಅವಶ್ಯಕವಾಗಿರುತ್ತದೆ.

ಪ್ರಮುಖ ದಿನಾಂಕಗಳ ಮಾಹಿತಿ:

- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10.02.2022 ಬೆಳಿಗ್ಗೆ 10.00 ಗಂಟೆಗೆ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03.03.2022 ಸಂಜೆ 06.00 ಗಂಟೆಗೆ
- ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ: 05.03.2022.

ಸೂಚನೆ:

ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ಭರ್ತಿ ಮಾಡಿ ಸಲ್ಲಿಸಿರುವಂತೆ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು.

- ತಪ್ಪು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹವರ ವಿರುದ್ಧ ಕಾನೂನಿನನ್ವಯ ನೇಮಕಾತಿ ಸಮಿತಿಯು ಸೂಕ್ತ ಕ್ರಮ ಕೈಗೊಳ್ಳುವುದು.
- ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿಮಾಡುವ ಸಂದರ್ಭದಲ್ಲಿ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ (Help line) 080-22943346 ಅನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಹಾಗೂ ತಾಂತ್ರಿಕ ತೊಂದರೆ ಎದುರಾದಲ್ಲಿ ಅದನ್ನು ಸ್ಥಗಿತಗೊಳಿಸಿ ಮತ್ತೊಮ್ಮೆ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಅರ್ಜಿಯನ್ನು ಭರ್ತಿ ಮಾಡಲು ತಿಳಿಸಲಾಗಿದೆ.

ಟಿಪ್ಪಣಿ: ಈ ಕೆಳಗೆ ನಮೂದಿಸಿರುವ ಖಾಲಿ ಹುದ್ದೆಗಳ ಸಂಖ್ಯೆಯು ತಾತ್ಕಾಲಿಕವಾಗಿದ್ದು, ಅನಿವಾರ್ಯ ಸಂದರ್ಭದಲ್ಲಿ ಬದಲಾವಣೆಗೆ ಒಳಪಟ್ಟಿರುತ್ತದೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕೆಎಸ್‌ಐಎಸ್‌ಎಫ್) (ಪುರುಷ & ಮಹಿಳಾ ಹಾಗೂ ತೃತೀಯ ಲಿಂಗ) ಖಾಲಿ ಹುದ್ದೆಗಳ ವಿವರ:

ವೃಂದ	ಹುದ್ದೆಗಳ ಸಂಖ್ಯೆ
ಎ) ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕೆಎಸ್‌ಐಎಸ್‌ಎಫ್) (ಪುರುಷ)	40
ಬಿ) ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕೆಎಸ್‌ಐಎಸ್‌ಎಫ್) (ಮಹಿಳಾ)	12
ಸಿ) ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕೆಎಸ್‌ಐಎಸ್‌ಎಫ್) (ಪುರುಷ) ಸೇವೆಯಲ್ಲಿರುವವರಿಗೆ	07
ಡಿ) ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕೆಎಸ್‌ಐಎಸ್‌ಎಫ್) (ಮಹಿಳಾ) ಸೇವೆಯಲ್ಲಿರುವವರಿಗೆ	02
ಇ) ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕೆಎಸ್‌ಐಎಸ್‌ಎಫ್) (ತೃತೀಯ ಲಿಂಗ)	02
ಒಟ್ಟು	63

ಟಿಪ್ಪಣಿ: ಮೇಲ್ಕಂಡ ಖಾಲಿ ಹುದ್ದೆಗಳ ವರ್ಗೀಕರಣವನ್ನು ಅಧಿಸೂಚನೆಯ ಕೊನೆಯಲ್ಲಿ ನೀಡಲಾಗಿರುತ್ತದೆ.

4. ಅರ್ಹತಾ ಪರತ್ತುಗಳು:

- ಭಾರತೀಯ ನಾಗರಿಕನಾಗಿರತಕ್ಕದ್ದು.
- ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ, ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದೇ ನೇಮಕಾತಿಗೆ ಅರ್ಹರಾಗುವುದಿಲ್ಲ.
- ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯ ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.
- ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಧಿಸೂಚನೆಯನ್ವಯ ಕೇಂದ್ರ ಸರ್ಕಾರವು ಹೊರಡಿಸಿರುವ ತೃತೀಯ ಲಿಂಗ ವ್ಯಕ್ತಿಗಳ (ರಕ್ಷಣಾ ಹಕ್ಕುಗಳು) ನಿಯಮಗಳು, 2020 ರನ್ವಯ ಸಂಬಂಧಪಟ್ಟ ಪ್ರಮಾಣ ಪತ್ರವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ರವರಿಂದ ಪಡೆಯತಕ್ಕದ್ದು. ಸದರಿ ಪ್ರಮಾಣ ಪತ್ರ ಹೊಂದಿರದಿದ್ದಲ್ಲಿ ತೃತೀಯ ಲಿಂಗದ ಮೀಸಲಾತಿಗೆ ಪರಿಗಣಿಸಲಾಗುವುದಿಲ್ಲ.

5 ವಯೋಮಿತಿ:*** ಸಾಮಾನ್ಯ ಅಭ್ಯರ್ಥಿಗಳಿಗೆ:**

ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 03.03.2022ಕ್ಕೆ ಪುರುಷ, ಮಹಿಳಾ ಮತ್ತು ತೃತೀಯ ಲಿಂಗದ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.

ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.

ಬಿ) ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು.

ಸೇವಾನಿರತ ಅಭ್ಯರ್ಥಿಗಳಿಗೆ:

ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು.

ಬಿ) ಇತರೆ ಅಭ್ಯರ್ಥಿಗಳಿಗೆ 35 ವರ್ಷಗಳು.

*** ಸೇವಾನಿರತ ಅಭ್ಯರ್ಥಿ:**

ಪೊಲೀಸ್ ಇಲಾಖೆಯ ಯಾವುದೇ ವೃಂದದಲ್ಲಿ ಸಹಾಯಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ / ಹೆಡ್ ಕಾನ್ಸ್ಟೇಬಲ್ / ಪೊಲೀಸ್ ಕಾನ್ಸ್ಟೇಬಲ್ ಆಗಿ ಕನಿಷ್ಠ 5 ವರ್ಷಗಳ ಸೇವೆಯನ್ನು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅಂದರೆ 03.03.2022ಕ್ಕೆ ಪೂರ್ಣಗೊಳಿಸಿರಬೇಕು ಹಾಗೂ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಲ್ಲಿನ ಮೇಲ್ಕಂಡ ವೃಂದಗಳಲ್ಲಿ ಸೇವೆಸಲ್ಲಿಸುತ್ತಿರಬೇಕು.

ಮಾಜಿ ಸೈನಿಕ ಅಭ್ಯರ್ಥಿಗಳಿಗೆ:

ಮಾಜಿ ಸೈನಿಕ ಅಭ್ಯರ್ಥಿಯು ಸೈನ್ಯ ವಿಯೋಜನೆ, ಸೇವೆಯಿಂದ ತೆಗೆದುಹಾಕಿದ ಹಾಗೂ ಸೇವಾ ನಿವೃತ್ತಿ ಹೊಂದಿದ ಕಾರಣದಿಂದ ಬಿಡುಗಡೆಯಾದ ಮಾಜಿ ಯೋಧರಾಗಿದ್ದಲ್ಲಿ “ಅವರು ಸೇವೆ ಸಲ್ಲಿಸಿದ ಅವಧಿ”ಯ ಜೊತೆಗೆ ಹೆಚ್ಚುವರಿ 03 ವರ್ಷಗಳ ರಿಯಾಯಿತಿಗಳನ್ನು ನೀಡಲಾಗುವುದು. ಮಾಜಿ ಯೋಧ ಎಂಬ ಶಬ್ದವು ಚಾಲ್ತಿಯಲ್ಲಿರುವ ಸಂಬಂಧಿಸಿದ ನಿಯಮಾವಳಿಗಳಲ್ಲಿನ ಪರಿಭಾಷೆಯ ಅರ್ಥ ಹೊಂದಿದೆ.

ಮಾಜಿ ಸೈನಿಕರ ಬಗ್ಗೆ ವಿವರಣೆ:

ಮಾಜಿ ಸೈನಿಕ ಎಂದರೆ ಸಶಸ್ತ್ರ ದಳಗಳಾದ ನಿಯಮಿತ ಭೂದಳ, ನೌಕಾದಳ ಮತ್ತು ವಾಯು ದಳದಲ್ಲಿ ಯಾವುದೇ ಶ್ರೇಣಿಯಲ್ಲಿ (ಯೋಧ ಅಥವಾ ಅಯೋಧನಾಗಿ) ಸೇವೆ ಸಲ್ಲಿಸಿದ ವ್ಯಕ್ತಿ, ಆದರೆ ಡಿಫೆನ್ಸ್ ಸೆಕ್ಯೂರಿಟಿ ಕೋರ್ಸ್ (Defence Security Corps), ಜನರಲ್ ರಿಸರ್ವ್ ಇಂಜಿನಿಯರಿಂಗ್ ಫೋರ್ಸ್ (General Reserved Engineering Force), ಲೋಕ್ ಸಹಾಯಕ ಸೇನಾ (Lok Sahayak Sena) ಮತ್ತು ಪ್ಯಾರಾ ಮಿಲಿಟರಿ ದಳ (Para Military Forces) ದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಸೇರ್ಪಡೆಯಾಗುವುದಿಲ್ಲ: ಮತ್ತು

(ಎ) ಅಂತಹ ಸೇವೆಯಿಂದ ನಿವೃತ್ತಿ ಹೊಂದಿದ ನಂತರ ನಿವೃತ್ತಿ ವೇತನ ಪಡೆಯುತ್ತಿರುವ

ಅಥವಾ

(ಬಿ) ವೈದ್ಯಕೀಯ ಕಾರಣಗಳಿಂದ ಮಿಲಿಟರಿ ಸೇವೆಯಿಂದ ಬಿಡುಗಡೆಯಾದ ಅಥವಾ ವ್ಯಕ್ತಿಯ ಹಿಡಿತಕ್ಕೂ ಮೀರಿದ ಪರಿಸ್ಥಿತಿಗಳಿಂದ ಮತ್ತು ವೈದ್ಯಕೀಯ ಅಥವಾ ಅಸಾಮರ್ಥ್ಯದ ಪಿಂಚಣಿ ಪಡೆದು ಅಂತಹ ಸೇವೆಯಲ್ಲಿ ಬಿಡುಗಡೆಯಾದವನು.

ಅಥವಾ

(ಸಿ) ಸ್ವಂತ ಕೋರಿಕೆ ಹೊರತುಪಡಿಸಿ ಸಿಬ್ಬಂದಿ ಕಡಿತದ ಪರಿಣಾಮದಿಂದ ಅಂತಹ ಸೇವೆಯಿಂದ ಬಿಡುಗಡೆ ಹೊಂದಿದ ವ್ಯಕ್ತಿ.

ಅಥವಾ

(ಡಿ) ತನ್ನ ಸ್ವಂತ ಕೋರಿಕೆ ಮೇರೆಗೆ ಅಥವಾ ದುರ್ನಡತೆ ಅಥವಾ ಅಸಾಮರ್ಥ್ಯದ ಕಾರಣದಿಂದಾಗಿ ತೆಗೆದುಹಾಕಿರುವ ಅಥವಾ ಕರ್ತವ್ಯದಿಂದ ವಜಾ ಮಾಡಿದ ವ್ಯಕ್ತಿಗಳನ್ನು ಹೊರತುಪಡಿಸಿ, ನಿರ್ದಿಷ್ಟ ಅವಧಿಯನ್ನು ಪೂರೈಸಿದ

ತರುವಾಯ ಬಿಡುಗಡೆ ಹೊಂದಿದ ವ್ಯಕ್ತಿ ಮತ್ತು ಗ್ರಾಚ್ಯುಟಿ ಪಡೆಯುತ್ತಿರುವ ವ್ಯಕ್ತಿ ಮತ್ತು ಪ್ರಾಂತೀಯ ಸೇವೆಯ ಈ ಕೆಳಗೆ ಹೆಸರಿಸಿದ ವರ್ಗದ ಸಿಬ್ಬಂದಿಯವರು:

- i) ನಿರಂತರ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪಿಂಚಣಿದಾರರು.
- ii) ಮಿಲಿಟರಿ ಸೇವೆಯಿಂದಾಗಿ ಉಂಟಾದ ದೈಹಿಕ ಅಸಾಮರ್ಥ್ಯತೆ ಹೊಂದಿ ಬಿಡುಗಡೆಯಾದ ವ್ಯಕ್ತಿ.
- iii) ಗ್ಯಾಲಂಟ್ರಿ ಪ್ರಶಸ್ತಿ ವಿಜೇತರು.

ವಿವರಣೆ: ಕೇಂದ್ರ ಸಶಸ್ತ್ರದಳದ ಸೇವೆಯಲ್ಲಿ ವ್ಯಕ್ತಿಗಳು ಸೇವೆಯಿಂದ ನಿವೃತ್ತಿ ಹೊಂದಿದ ನಂತರ ಮಾಜಿ ಸೈನಿಕರ ವರ್ಗದಡಿ ಬರುವ ವ್ಯಕ್ತಿಗೆ ಒಪ್ಪಂದವು ಪೂರ್ಣವಾಗಲು ಒಂದು ವರ್ಷಕ್ಕೆ ಮುನ್ನ ಉದ್ಯೋಗಕ್ಕೆ ಅರ್ಜಿ ಹಾಕಿಕೊಳ್ಳಲು ಹಾಗೂ ಅವರಿಗೆ ಮಾಜಿ ಸೈನಿಕರಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಹೊಂದಲು ಅನುಮತಿ ನೀಡಲಾಗಿದೆ. ಆದರೆ ಸಮವಸ್ತ್ರವನ್ನು ತ್ಯಜಿಸಲು ಅನುಮತಿ ನೀಡುವವರೆಗೆ ರಾಜ್ಯ ನಾಗರಿಕ ಸೇವೆ ಅಥವಾ ಹುದ್ದೆಗಳಿಗೆ ನೇಮಕ ಹೊಂದುವಂತಿಲ್ಲ.

ಗಮನಿಸಿ: BSF, CRPF, CISF ಪಡೆಗಳಿಂದ ನಿವೃತ್ತರಾದವರನ್ನು 'ಮಾಜಿ ಸೈನಿಕ' ಎಂದು ಪರಿಗಣಿಸಲಾಗುವುದಿಲ್ಲ.

- ಇ) ಕೆ.ಸಿ.ಎಸ್. (ಸಾಮಾನ್ಯ ನೇಮಕಾತಿ) ನಿಯಮ 9(1) ರನ್ವಯ ಕೇಂದ್ರ ಸಶಸ್ತ್ರದಳದಲ್ಲಿ ಸೇವೆ ಸಲ್ಲಿಸುವಾಗ ಹತರಾದ ಅಥವಾ ಶಾಶ್ವತವಾಗಿ ದೈಹಿಕ ವಿಕಲತೆ ಹೊಂದಿದ ವ್ಯಕ್ತಿಗಳ ಕುಟುಂಬದವರು (ಸಂದರ್ಭಾನುಸಾರ ಹೆಂಡತಿ ಅಥವಾ ಗಂಡ ಮತ್ತು ಮಕ್ಕಳು ಮತ್ತು ಮಲ ಮಕ್ಕಳು) ಮಾಜಿ ಸೈನಿಕ ಮೀಸಲಾತಿಗೆ ಅರ್ಹರಾಗಿರುತ್ತಾರೆ. ಮಾಜಿ ಸೈನಿಕ ಮಕ್ಕಳಿಗೆ ವಯೋಮಿತಿ ಸಡಿಲಿಕೆ, ದೇಹದಾರ್ಢ್ಯತೆ ಹಾಗೂ ಸಹಿಷ್ಣುತೆ ಪರೀಕ್ಷೆಯಲ್ಲಿ ಯಾವುದೇ ತರಹದ ವಿನಾಯಿತಿಯನ್ನು ನೀಡಲಾಗುವುದಿಲ್ಲ. ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಸಶಸ್ತ್ರದಳದ ಅಧಿಕಾರಿಗಳಿಂದ ಅವಲಂಬಿತ ಪ್ರಮಾಣ ಪತ್ರ ಮತ್ತು ಸೈನಿಕ ಬೋರ್ಡ್‌ನಿಂದ ಪ್ರಮಾಣ ಪತ್ರವನ್ನು ಪಡೆದಿಟ್ಟುಕೊಂಡಿರತಕ್ಕದ್ದು.

ಟಿಪ್ಪಣಿ:

- 1) ಮಾಜಿ ಸೈನಿಕ ಮೀಸಲಾತಿ ಕೋರುವ ಅಭ್ಯರ್ಥಿಗಳು ನಿಯಮಾನುಸಾರ ಆ ಮೀಸಲಾತಿಗೆ ಅರ್ಹರೇ? ಎಂಬುದನ್ನು ಹತ್ತಿರದ ಜಿಲ್ಲಾ ಸೈನಿಕ ಬೋರ್ಡ್‌ನಿಂದ ತಿಳಿದುಕೊಂಡು ಮೀಸಲಾತಿಯನ್ನು ಕೋರುವುದು ಸೂಕ್ತ.
- 2) ಸೈನ್ಯದಿಂದ ನಿವೃತ್ತಿ ಹೊಂದಿರುವ ಮಾಜಿ ಸೈನಿಕರ ಹೆಂಡತಿ ಅಥವಾ ಮಕ್ಕಳು ಮತ್ತು ಮಲ ಮಕ್ಕಳು ಮಾಜಿ ಸೈನಿಕ ಮೀಸಲಾತಿಗೆ ಅರ್ಹರಿರುವುದಿಲ್ಲ. ಆದರೆ ಕೇಂದ್ರ ಸಶಸ್ತ್ರ ಸೇನೆಯಲ್ಲಿ ಸೇವೆ ಸಲ್ಲಿಸುವಾಗ ಹತರಾದ /ಕೊಲ್ಲಲ್ಪಟ್ಟ ಅಥವಾ ಶಾಶ್ವತವಾಗಿ ದೈಹಿಕ ವಿಕಲತೆ ಹೊಂದಿದ ಮಾಜಿ ಸೈನಿಕರ ಹೆಂಡತಿ ಅಥವಾ ಮಕ್ಕಳು ಮತ್ತು ಮಲ ಮಕ್ಕಳು ಮಾತ್ರ ಮಾಜಿ ಸೈನಿಕ ಮೀಸಲಾತಿಗೆ ಅರ್ಹರಾಗಿರುತ್ತಾರೆ. ಅಂತಹ ಅಭ್ಯರ್ಥಿಗಳು ಅನುಬಂಧ-4ರಲ್ಲಿ ತಿಳಿಸಲಾಗಿರುವ ಅವಲಂಬಿತ ಪ್ರಮಾಣ ಪತ್ರವನ್ನು ಪಡೆದುಕೊಂಡು ಸದರಿ ಪ್ರಮಾಣ ಪತ್ರವನ್ನು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅರ್ಜಿಯೊಂದಿಗೆ ಅಪ್‌ಲೋಡ್ ಮಾಡತಕ್ಕದ್ದು ಹಾಗೂ ಸಮಿತಿಯು ಸೂಚಿಸಿದಾಗ ಸದರಿ ಪ್ರಮಾಣ ಪತ್ರವನ್ನು ಹಾಜರುಪಡಿಸತಕ್ಕದ್ದು.

6. ವಿದ್ಯಾರ್ಹತೆ:

ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 03.03.2022ಕ್ಕೆ ಹೊಂದಿರಬೇಕು. (ಮಾಜಿ ಸೈನಿಕ ಅಭ್ಯರ್ಥಿಗಳು ಸೈನ್ಯದಲ್ಲಿ ನೀಡಿದ ಪದವಿ ಪ್ರಮಾಣ ಪತ್ರವನ್ನು ದಿನಾಂಕ:03.03.2022ರೊಳಗೆ ಪಡೆದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಮಾತ್ರ ಪರಿಗಣಿಸಲಾಗುವುದು).

ಸರ್ಕಾರದ ಸುತ್ತೋಲೆ ಸಂಖ್ಯೆ:ಸಿಆಸುಇ 81 ಸೇವನೆ 2017, ದಿನಾಂಕ: 27.02.2018 ರನ್ವಯ ಪದವಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆಗಳನ್ನು ಕೆಳಗಿನಂತೆ ಸ್ಪಷ್ಟಪಡಿಸಲಾಗಿರುತ್ತದೆ.

- 1) ಯುಜಿಸಿಯಿಂದ ಮಾನ್ಯತೆ ಹೊಂದಿರುವ ಪರಿಗಣಿತ ವಿಶ್ವವಿದ್ಯಾಲಯಗಳು, ಖಾಸಗಿ/ಡೀಮ್ಡ್ ಹಾಗೂ ಹೊರರಾಜ್ಯದ ವಿಶ್ವವಿದ್ಯಾಲಯಗಳಿಂದ ಪಡೆದ ಪದವಿಗಳು. ಆದರೆ ವಿಶ್ವವಿದ್ಯಾಲಯಗಳ ಪದವಿಯ ತತ್ಸಮಾನದ (Equivalence of Degree) ಬಗ್ಗೆ ಶಿಕ್ಷಣಕ್ಕೆ ಸಂಬಂಧಿಸಿದಂತೆ, ಆಯಾ ವಿಶ್ವವಿದ್ಯಾಲಯ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ಉದ್ಯೋಗ ನೀಡುವ ಪ್ರಾಧಿಕಾರ ತೀರ್ಮಾನ ತೆಗೆದುಕೊಳ್ಳಬೇಕಾಗಿರುತ್ತದೆ.
- 2) ಅಂಚೆ ಮತ್ತು ದೂರ ಶಿಕ್ಷಣದ ಮುಖಾಂತರ ಪಡೆದಿರುವ ಪದವಿಗಳು. ಆದರೆ, ನಿಯಮಬಾಹಿರವಾಗಿ ಕೆಲವು ವಿಶ್ವವಿದ್ಯಾಲಯಗಳು ಯು.ಜಿ.ಸಿ.ಯ ಅನುಮೋದನೆ ಇಲ್ಲದೆ ನಡೆಸುತ್ತಿರುವ ಅಂಚೆ ಮತ್ತು ದೂರ ಶಿಕ್ಷಣದ ಕೋರ್ಸುಗಳನ್ನು ಹಾಗೂ ಅಂಚೆ ಮತ್ತು ದೂರ ಶಿಕ್ಷಣದ ಮುಖಾಂತರ ಪಡೆದ ತಾಂತ್ರಿಕ ಪದವಿಗಳನ್ನು ನೇಮಕಾತಿಗೆ ಪರಿಗಣಿಸುವಂತಿಲ್ಲ.

7. ತರಬೇತಿ, ಖಾಯಂಪೂರ್ವ ಅವಧಿ ಮತ್ತು ವೇತನ ಶ್ರೇಣಿ :

ಎ) ತರಬೇತಿ:

ನೇಮಕಾತಿ ಹೊಂದಿದ ಅಭ್ಯರ್ಥಿಗಳು ಡಿಜಿ ಮತ್ತು ಐಜಿಪಿ ರವರು ಕಾಲ ಕಾಲಕ್ಕೆ ನಿರ್ದಿಷ್ಟಪಡಿಸಿದ ಮೂಲ ಪೊಲೀಸ್ ತರಬೇತಿಯನ್ನು ಪಡೆಯಬೇಕು. ಅಭ್ಯರ್ಥಿಗಳು ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸದಿದ್ದಲ್ಲಿ ಸೇವಾನಿರತ ಅಭ್ಯರ್ಥಿಗಳನ್ನು ಅವರ ವೃಂದ ಮತ್ತು ಶ್ರೇಣಿಗೆ ಹಿಂತಿರುಗಿಸಲಾಗುವುದು ಮತ್ತು ನೇರ ನೇಮಕಾತಿ ಹೊಂದಿದ ಅಭ್ಯರ್ಥಿಗಳನ್ನು ಸೇವೆಯಿಂದ ಬಿಡುಗಡೆ ಮಾಡಲಾಗುವುದು. (ತರಬೇತಿಯಲ್ಲಿ ನಿಗದಿಪಡಿಸಿದ ಪರೀಕ್ಷೆಗಳಲ್ಲಿ ಪ್ರಶಿಕ್ಷಣಾರ್ಥಿಯು ಉತ್ತೀರ್ಣರಾಗಬೇಕು. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶವನ್ನು ನೀಡಲಾಗುವುದು. ಅದರಲ್ಲಿಯೂ ಅನುತ್ತೀರ್ಣರಾದ ಪ್ರಶಿಕ್ಷಣಾರ್ಥಿಯನ್ನು ಸೇವೆಯಿಂದ ವಜಾಗೊಳಿಸಲಾಗುವುದು).

ಬಿ) ಖಾಯಂಪೂರ್ವ ಅವಧಿ:

ಮೂಲ ತರಬೇತಿ ಮತ್ತು ಪ್ರಾಯೋಗಿಕ ತರಬೇತಿ ಸೇರಿದಂತೆ ಎರಡು ವರ್ಷ ಆರು ತಿಂಗಳು.

ಸಿ) ವೇತನ ಶ್ರೇಣಿ:

₹. 37900-950-39800-1100-46400-1250-53900-1450-65600-1650-70850

ಡಿ) ಪಿಂಚಣಿ ಸೌಲಭ್ಯ :

ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ(ಎಸ್‌ಪಿಎಲ್) 04 ಪಿಇಟಿ 2005, ದಿನಾಂಕ:31.03.2006 ರಂತೆ ನೂತನ ಅಂಶದಾಯಿ ಪಿಂಚಣಿ ಸೌಲಭ್ಯ ಅನ್ವಯವಾಗುವುದು.

8. ದೇಹದಾರ್ಢ್ಯತೆ ಪರೀಕ್ಷೆ (Physical Standard Test) ಸಹಿಷ್ಣುತೆ ಪರೀಕ್ಷೆ (Endurance Test) ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ (Physical Efficiency Test):

ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯ ದಿನಾಂಕ, ಸಮಯ ಮತ್ತು ಸ್ಥಳದ ಮಾಹಿತಿಯನ್ನು ಒಳಗೊಂಡ ಕರೆ ಪತ್ರಗಳನ್ನು ಪೊಲೀಸ್ ಇಲಾಖೆಯ ವೆಬ್‌ಸೈಟ್ www.recruitment.ksp.gov.inನಲ್ಲಿ ಅಪ್‌ಲೋಡ್ ಮಾಡಲಾಗುವುದು. ಅಭ್ಯರ್ಥಿಯು ತನ್ನ ಕರೆ ಪತ್ರವನ್ನು ಪೊಲೀಸ್ ಇಲಾಖೆಯ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು. ಅಭ್ಯರ್ಥಿಗಳಿಗೆ ಕರೆ ಪತ್ರಗಳನ್ನು ಅಂಚೆ ಮೂಲಕ ರವಾನಿಸಲಾಗುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌ನ್ನು ಮೇಲಿಂದ ಮೇಲೆ ವೀಕ್ಷಿಸುತ್ತಿರಬೇಕು. ಕರೆ ಪತ್ರವಿಲ್ಲದೆ ಹಾಜರಾಗುವ ಅಭ್ಯರ್ಥಿಗಳಿಗೆ ಪಿಎಸ್‌ಟಿ, ಇಟಿ ಮತ್ತು ಪಿಇಟಿ ಪರೀಕ್ಷೆಗಳಿಗೆ ಅನುವು ಮಾಡಲಾಗುವುದಿಲ್ಲ.

ಎ) ದೇಹದಾರ್ಢ್ಯತೆ, ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯನ್ನು ನೇಮಕಾತಿ ಪ್ರಾಧಿಕಾರ ನಿಗದಿಪಡಿಸಿದ ಕೇಂದ್ರಗಳಲ್ಲಿ ನಡೆಸಲಾಗುವುದು.

ಆಯ್ಕೆ ಸಮಿತಿಯು ಯಾವುದೇ ಪರೀಕ್ಷಾ ಕೇಂದ್ರವನ್ನು ರದ್ದುಪಡಿಸುವ ಅಥವಾ ಹೊಸದಾಗಿ ಸೇರಿಸುವ ಹಕ್ಕನ್ನು ಕಾಯ್ದಿರಿಸಿಕೊಂಡಿರುತ್ತದೆ ಇದನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಲಾಗುವುದು. ಎಲ್ಲಿಯೇ ದೇಹದಾರ್ಢ್ಯತೆ, ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಿದರೂ ಅಭ್ಯರ್ಥಿಗಳು ಸದರಿ ಪರೀಕ್ಷೆಗೆ ಹಾಜರಾಗತಕ್ಕದ್ದು, ಇಲ್ಲದಿದ್ದಲ್ಲಿ ಗೈರುಹಾಜರು/ಅನರ್ಹಗೊಳಿಸಲಾಗುವುದು.

ಬಿ) ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿ ಒಂದಕ್ಕಿಂತ ಹೆಚ್ಚು ಕಡೆಗಳಲ್ಲಿ ದೈಹಿಕ ಪರೀಕ್ಷೆಗಳಿಗೆ ಹಾಜರಾದರೆ, ಅಂತಹ ಅಭ್ಯರ್ಥಿಯ ಅಭ್ಯರ್ಥಿತನವನ್ನು ರದ್ದು ಪಡಿಸಲಾಗುವುದು. (ವಿಶೇಷ ಸೂಚನೆಗಳು 18(ಸಿ)ನ್ನು ನೋಡಿ) ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.

ಅಭ್ಯರ್ಥಿಗಳು ದೇಹದಾರ್ಢ್ಯತೆ, ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಬರುವಾಗ, ಕರೆಪತ್ರದ ಜೊತೆಗೆ ಈ ಕೆಳಕಂಡ ಯಾವುದಾದರೊಂದು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸತಕ್ಕದ್ದು ಮತ್ತು ಅದರ ಒಂದು ದೃಢೀಕೃತ ಪ್ರತಿಯನ್ನು ನೀಡುವುದು.

i) ಪಾಸ್‌ಪೋರ್ಟ್ (Passport)

ii) ಚಾಲನಾ ಪರವಾನಗಿ ಪತ್ರ (Driving License)

iii) ಪ್ಯಾನ್ ಕಾರ್ಡ್ (PAN Card)

iv) ರಾಜ್ಯ ಸರ್ಕಾರ/ ಕೇಂದ್ರ ಸರ್ಕಾರ / ಸಾರ್ವಜನಿಕ ಸ್ವಾಮ್ಯದ ಅಥವಾ ಸರ್ಕಾರದ ಅಧೀನಕ್ಕೊಳಪಟ್ಟ ಖಾಸಗೀ ಕಂಪನಿಗಳು ವಿತರಿಸಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ (Service ID Card)

- v) ಸಾರ್ವಜನಿಕ ಬ್ಯಾಂಕುಗಳು / ಅಂಚೆ ಕಛೇರಿಗಳು ವಿತರಿಸಿರುವ ಭಾವಚಿತ್ರವಿರುವ ಪಾಸ್ ಪುಸ್ತಕ (Bank Pass Book with Photograph)
- vi) ಭಾವಚಿತ್ರ ಸಮೇತ ನೋಂದಣಿಯಾಗಿರುವ ಸ್ವತ್ತಿನ ದಾಖಲೆಪತ್ರ ಅಥವಾ ಪಟ್ಟಾ ಪುಸ್ತಕ (Pattas and registered deeds with Photograph)
- vii) ಭಾವಚಿತ್ರ ಸಮೇತ ಸಂಬಂಧಪಟ್ಟ ಪ್ರಾಧಿಕಾರಿಯವರು ವಿತರಿಸಿರುವ ಜಾತಿ ಪ್ರಮಾಣ ಪತ್ರ (Community Certificate with Photo)
- viii) ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿತರಿಸಿರುವ ಪಿಂಚಣಿ ಪುಸ್ತಕ / ಪಿಂಚಣಿ ಮಂಜೂರಾತಿ ಆಗಿರುವ ಆದೇಶ (Ex-servicemen's pension book/pension payment order)
- ix) ಎನ್.ಆರ್.ಇ.ಜಿ.ಎಸ್.ಯಿಂದ ನೀಡಿದ ಭಾವಚಿತ್ರವಿರುವ ಉದ್ಯೋಗ ಚೀಟಿ. (Job cards with Photograph)
- x) ಎಲೆಕ್ಟೋರಲ್ ಪೋಟೋ ಗುರುತಿನ ಚೀಟಿ (EPIC).

ಸಿ) ಕರೆಪತ್ರದ ಜೊತೆಗೆ ಆನ್‌ಲೈನ್ ಅರ್ಜಿಯ ಜೆರಾಕ್ಸ್ ಪ್ರತಿಯನ್ನು ಸಹ ತರತಕ್ಕದ್ದು. ತಪ್ಪಿದಲ್ಲಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ನಿಗದಿತ ದಿನಾಂಕ ಹಾಗೂ ಸಮಯದಲ್ಲಿ ಹಾಜರಾಗದಿದ್ದರೆ ಅಂತಹವರನ್ನು ಅನರ್ಹ ಗೊಳಿಸಲಾಗುವುದು ಹಾಗೂ ಬದಲಿ ದಿನಾಂಕವನ್ನು ನೀಡಲಾಗುವುದಿಲ್ಲ.

ದೇಹದಾರ್ಢ್ಯತೆ ಪರೀಕ್ಷೆ (Physical Standard Test) :

- i) ಸಹಿಷ್ಣುತೆ ಪರೀಕ್ಷೆಗೆ ಅರ್ಹರಾಗಲು ಅಭ್ಯರ್ಥಿಗಳು ಈ ಕೆಳಗಿನ ಎಲ್ಲಾ ದೇಹದಾರ್ಢ್ಯತೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕು ಹಾಗೂ ಈ ಕೆಳಗಿನ ಎಲ್ಲಾ ದೇಹದಾರ್ಢ್ಯತೆ ಪರೀಕ್ಷೆಗಳನ್ನು ಕೆಳಗೆ ನಮೂದಿಸಿರುವ ಕ್ರಮದಲ್ಲಿಯೇ ಭಾಗವಹಿಸುವುದು ಕಡ್ಡಾಯವಾಗಿರುತ್ತದೆ. ಈ ಪರೀಕ್ಷೆಗಳಲ್ಲಿ ಭಾಗವಹಿಸದೆ ತಿರಸ್ಕರಿಸುವವರು/ ವಿಫಲವಾಗುವವರು, ಅನರ್ಹತೆಗೆ ಒಳಗಾಗುವರು. ಪ್ರತಿಯೊಂದು ದೇಹದಾರ್ಢ್ಯತೆ ಪರೀಕ್ಷೆ ಮುಗಿದ ನಂತರ ನಿಗದಿತ ನಮೂನೆಗೆ ಅಭ್ಯರ್ಥಿಯು ಭರ್ತಿ ಮಾಡಿರುವ ವಿವರಗಳನ್ನು ಪರಿಶೀಲಿಸಿ ಸಹಿ ಹಾಕಬೇಕು. ತಪ್ಪಿದಲ್ಲಿ ಅಂತಹ ಅಭ್ಯರ್ಥಿಯು ಅನರ್ಹತೆಗೊಳಗಾಗುವನು. ದೇಹದಾರ್ಢ್ಯತೆ ಪರೀಕ್ಷೆಗೆ ಅಂಕಗಳನ್ನು ನೀಡಲಾಗುವುದಿಲ್ಲ. ಇವು ಕೇವಲ ಅರ್ಹತೆಗೆ ಮಾತ್ರ ಸೀಮಿತವಾಗಿರುತ್ತದೆ.

ದೇಹದಾರ್ಢ್ಯತೆ ಪರೀಕ್ಷೆ:		
ಎಲ್ಲಾ ಸಾಮಾನ್ಯ (ಪುರುಷ), ಸೇವಾನಿರತ, ಮಾಜಿ ಸೈನಿಕ, ಮಹಿಳಾ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ	ಕನಿಷ್ಠ ಎತ್ತರ	ಸಾಮಾನ್ಯ ಪುರುಷ ಅಭ್ಯರ್ಥಿಗಳಿಗೆ 170 ಸೆಂ.ಮೀ. ಕಡಿಮೆ ಇಲ್ಲದಂತೆ
		ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅನ್ವಯಿಸುವುದಿಲ್ಲ
		ಸೇವಾನಿರತ ಪುರುಷ ಅಭ್ಯರ್ಥಿಗಳಿಗೆ 168 ಸೆಂ.ಮೀ.
		ಮಹಿಳಾ ಅಭ್ಯರ್ಥಿಗಳಿಗೆ 158 ಸೆ.ಮೀ.
	ಸೇವಾನಿರತ ಮಹಿಳಾ ಅಭ್ಯರ್ಥಿಗಳಿಗೆ	157 ಸೆ.ಮೀ.
	ಎದೆ ಸುತ್ತಳತೆ (ಪುರುಷ)	86 ಸೆಂ.ಮೀ. (ಪೂರ್ತಿ ವಿಸ್ತರಿಸಿದಾಗ)
	ತೂಕ (ಮಹಿಳೆಯರಿಗೆ)	ಕನಿಷ್ಠ ವಿಸ್ತರಣೆ 5 ಸೆಂ.ಮೀ. 45 ಕೆ.ಜಿ.

ಸಹಿಷ್ಣುತೆ ಪರೀಕ್ಷೆ (Endurance Test)

	ಅಂಶಗಳು	ಅರ್ಹತಾ ಮೇಳೆ
ಎಲ್ಲಾ ಸಾಮಾನ್ಯ ಪುರುಷ ಅಭ್ಯರ್ಥಿಗಳಿಗೆ	1600 ಮೀಟರ್ ಓಟ (ಅಭ್ಯರ್ಥಿಯು ಓಟದಲ್ಲಿ ಅರ್ಹನಾದ ನಂತರ ಮುಂದಿನ ಹಂತದ ಸಹಿಷ್ಣುತೆ ಪರೀಕ್ಷೆಗೆ ಅವಕಾಶ ಕಲ್ಪಿಸತಕ್ಕದ್ದು)	6 ನಿಮಿಷ 30 ಸೆಕೆಂಡ್‌ಗಳು ಮೀರದಂತೆ
ಸೇವಾನಿರತ ಅಭ್ಯರ್ಥಿಗಳಿಗೆ	400 ಮೀಟರ್ ಓಟ (ಪುರುಷ)	2 ನಿಮಿಷ ಮೀರದಂತೆ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ	400 ಮೀಟರ್ ಓಟ	2 ನಿಮಿಷ ಮೀರದಂತೆ
ಮಹಿಳಾ ಅಭ್ಯರ್ಥಿಗಳಿಗೆ	400 ಮೀಟರ್ ಓಟ (ಮಹಿಳಾ)	2 ನಿಮಿಷ ಮೀರದಂತೆ
ಸೇವಾನಿರತ ಮಹಿಳಾ ಅಭ್ಯರ್ಥಿಗಳಿಗೆ	400 ಮೀಟರ್ ಓಟ	2 ನಿಮಿಷ 30 ಸೆಕೆಂಡ್‌ಗಳು

ದೈಹಿಕ ಸಾಮರ್ಥ್ಯ ಪರೀಕ್ಷೆ		
ಎಲ್ಲಾ ಸಾಮಾನ್ಯ ಪುರುಷ ಅಭ್ಯರ್ಥಿಗಳಿಗೆ	ಅಂಶಗಳು	ಅರ್ಹತಾ ಮೇಳೆ
	ಉದ್ದ ಜಿಗಿತ ಅಥವಾ ಎತ್ತರ ಜಿಗಿತ	3.8 ಮೀಟರ್‌ಗಿಂತ ಕಡಿಮೆ ಇಲ್ಲದಂತೆ ಅಥವಾ 1.2 ಮೀಟರ್‌ಗಿಂತ ಕಡಿಮೆ ಇಲ್ಲದಂತೆ (3 ಅವಕಾಶಗಳು ಮಾತ್ರ)
	ಗುಂಡು ಎಸೆತ (7.26 ಕೆ.ಜಿ.)	5.60 ಮೀಟರ್‌ಗಿಂತ ಕಡಿಮೆ ಇಲ್ಲದಂತೆ
ಸೇವಾನಿರತ ಅಭ್ಯರ್ಥಿಗಳಿಗೆ	ಉದ್ದ ಜಿಗಿತ ಅಥವಾ ಎತ್ತರ ಜಿಗಿತ	3.20 ಮೀಟರ್‌ಗಿಂತ ಕಡಿಮೆ ಇಲ್ಲದಂತೆ ಅಥವಾ 1 ಮೀಟರ್‌ಗಿಂತ ಕಡಿಮೆ ಇಲ್ಲದಂತೆ (3 ಅವಕಾಶಗಳು ಮಾತ್ರ)
	ಗುಂಡು ಎಸೆತ (7.26 ಕೆ.ಜಿ.)	4.50 ಮೀಟರ್‌ಗಿಂತ ಕಡಿಮೆ ಇಲ್ಲದಂತೆ (3 ಅವಕಾಶಗಳು ಮಾತ್ರ)
ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ	ಉದ್ದ ಜಿಗಿತ ಅಥವಾ ಎತ್ತರ ಜಿಗಿತ	2.50 ಮೀಟರ್‌ಗಿಂತ ಕಡಿಮೆ ಇಲ್ಲದಂತೆ ಅಥವಾ 0.90 ಮೀಟರ್‌ಗಿಂತ ಕಡಿಮೆ ಇಲ್ಲದಂತೆ (3 ಅವಕಾಶಗಳು ಮಾತ್ರ)
	ಗುಂಡು ಎಸೆತ (4 ಕೆ.ಜಿ.)	3.75 ಮೀಟರ್‌ಗಿಂತ ಕಡಿಮೆ ಇಲ್ಲದಂತೆ (3 ಅವಕಾಶಗಳು ಮಾತ್ರ)
ಸೇವಾನಿರತ ಮಹಿಳಾ ಅಭ್ಯರ್ಥಿಗಳಿಗೆ	ಉದ್ದ ಜಿಗಿತ ಅಥವಾ ಎತ್ತರ ಜಿಗಿತ	2 ಮೀಟರ್‌ಗಿಂತ ಕಡಿಮೆ ಇಲ್ಲದಂತೆ ಅಥವಾ 0.80 ಮೀಟರ್‌ಗಿಂತ ಕಡಿಮೆ ಇಲ್ಲದಂತೆ (3 ಅವಕಾಶಗಳು ಮಾತ್ರ)
	ಗುಂಡು ಎಸೆತ (4 ಕೆ.ಜಿ.)	3.5 ಮೀಟರ್‌ಗಿಂತ ಕಡಿಮೆ ಇಲ್ಲದಂತೆ (3 ಅವಕಾಶಗಳು ಮಾತ್ರ)

ಟಿಪ್ಪಣಿ:

- 1) ಪುರುಷ ಅಭ್ಯರ್ಥಿಗಳಿಗೆ ಅನ್ವಯವಾಗುವ ಮೇಲ್ಕಂಡ ಎಲ್ಲಾ ದೇಹದಾರ್ಢ್ಯತೆ, ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳನ್ನು ಪುರುಷ ತೃತೀಯ ಲಿಂಗ ಅಭ್ಯರ್ಥಿಗಳಿಗೆ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅನ್ವಯವಾಗುವ ಎಲ್ಲಾ ದೇಹದಾರ್ಢ್ಯತೆ, ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳನ್ನು ಮಹಿಳಾ ತೃತೀಯ ಲಿಂಗ ಅಭ್ಯರ್ಥಿಗಳಿಗೆ ಅನುಸರಿಸತಕ್ಕದ್ದು.
- 2) ಮಾಜಿ ಸೈನಿಕರಿಗೆ ಸಂಬಂಧಿಸಿದಂತೆ, ಮೊದಲು 170 ಸೆ.ಮೀ. ಎತ್ತರ ಹೊಂದಿರುವವರನ್ನು ಪರಿಗಣಿಸಲಾಗುವುದು. ನಿಗದಿಪಡಿಸಿದ ಎತ್ತರ ಹೊಂದಿರುವವರು ಸಿಗದಿದ್ದ ಪಕ್ಷದಲ್ಲಿ ಮಾತ್ರ ಕಡಿಮೆ ಎತ್ತರ ಇರುವವರನ್ನು ಆಯ್ಕೆ ಪಟ್ಟಿಗೆ ಪರಿಗಣಿಸಲಾಗುವುದು.

ವಿಶೇಷ ಸೂಚನೆ :-

- 1] ಸಹಿಷ್ಣುತೆ ಪರೀಕ್ಷೆಗೆ ಹಾಜರಾಗುವ ಮುನ್ನ ಅಭ್ಯರ್ಥಿಗಳು ದೈಹಿಕವಾಗಿ ಸದೃಢರಿರಬೇಕು. ಈ ಪರೀಕ್ಷೆಗಳ ಸಂದರ್ಭದಲ್ಲಿ ಸಂಭವಿಸುವ ಯಾವುದೇ ರೀತಿಯ ಅನಾಹುತ / ತೊಂದರೆಗಳಿಗೆ ಪೊಲೀಸ್ ಇಲಾಖೆ/ ನೇಮಕಾತಿ ಸಮಿತಿಯವರು ಜವಾಬ್ದಾರಾಗಿರುವುದಿಲ್ಲ. ಅಭ್ಯರ್ಥಿಗಳು ಅವರ ಸ್ವಂತ ಹಿತದೃಷ್ಟಿಯಿಂದ ಅವರ ದೇಹದ ವೈದ್ಯಕೀಯ ಪರೀಕ್ಷೆಯನ್ನು ಮಾಡಿಸಿಕೊಂಡು, ಅಭ್ಯರ್ಥಿಯ ಆರೋಗ್ಯವು ಎಲ್ಲ ರೀತಿಯಿಂದಲೂ ಸದೃಢವಾಗಿದೆ ಎಂದು ಖಚಿತ ಪಡಿಸಿಕೊಂಡು ಇಲಾಖೆ ನಡೆಸುವ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗೆ ಎಲ್ಲ ವಿಧದಿಂದಲೂ ಅರ್ಹನೆಂದು ಮುಂಚಿತವಾಗಿಯೇ ತಿಳಿದುಕೊಂಡು ಹಾಜರಾಗತಕ್ಕದ್ದು. ಈ ದಿಸೆಯಲ್ಲಿ ಕನಿಷ್ಠ ಒಂದು ತಿಂಗಳ ಮುಂಚೆಯಿಂದಲೇ ಸಹಿಷ್ಣುತೆ ಪರೀಕ್ಷೆಗೆ ಅಭ್ಯರ್ಥಿಗಳು ಸಾಕಷ್ಟು ಅಭ್ಯಾಸ ಮಾಡಿಕೊಳ್ಳತಕ್ಕದ್ದು. ಸಹಿಷ್ಣುತೆ ಪರೀಕ್ಷೆಯಲ್ಲಿ ಯಾವ ಅನಾಹುತಗಳಿಗೂ ಇಲಾಖೆ ಜವಾಬ್ದಾರಾಗಿರುವುದಿಲ್ಲ. ಈ ಪರೀಕ್ಷೆಗಳಿಗೆ ಅಭ್ಯರ್ಥಿಗಳು ತಮ್ಮ ಸ್ವಂತ ಜವಾಬ್ದಾರಿ ಹಾಗೂ ಸ್ವಇಚ್ಛೆಯಿಂದ ಭಾಗವಹಿಸುವುದು.

- 2] ದೇಹದಾಡ್ಯತೆ, ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ದೈಹಿಕವಾಗಿ ಸದೃಢವಾಗಿರಬೇಕಾಗಿರುವುದರಿಂದ ಅನಾರೋಗ್ಯದ ಕಾರಣ ನಿಗದಿಪಡಿಸಲಾಗುವ ದಿನಾಂಕದಂದು ಹಾಜರಾಗದಿರುವ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸುವ ಕುರಿತು ದೇಹದಾಡ್ಯತೆ, ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ಸಮಿತಿಯು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆ. ಅಲ್ಲದೆ ಪರೀಕ್ಷೆಗೆ ಅರ್ಹರಾಗುವ ಗರ್ಭಿಣಿ ಮಹಿಳಾ ಅಭ್ಯರ್ಥಿಗಳಿಗೆ ಆರೋಗ್ಯದ ಹಿತದೃಷ್ಟಿಯಿಂದ ಅವಕಾಶ ಕಲ್ಪಿಸದಿರುವುದು ಸೂಕ್ತವಾಗಿರುತ್ತದೆ. ಆದ್ದರಿಂದ ಸದರಿ ವಿಷಯದ ಕುರಿತು ದೇಹದಾಡ್ಯತೆ, ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯ ಆಯ್ಕೆ ಸಮಿತಿಯು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆ. ಒಂದು ವೇಳೆ ಅಭ್ಯರ್ಥಿಯು ಸಮಿತಿಯ ತೀರ್ಮಾನವನ್ನು ಉಲ್ಲಂಘಿಸಿ, ಸ್ವಇಚ್ಛೆಯಿಂದ ಭಾಗವಹಿಸಿದಲ್ಲಿ, ಉಂಟಾಗಬಹುದಾದ ಅನಾಹುತ / ತೊಂದರೆಗಳಿಗೆ ಪೊಲೀಸ್ ಇಲಾಖೆ/ ನೇಮಕಾತಿ ಸಮಿತಿಯವರು ಜವಾಬ್ದಾರಾಗಿರುವುದಿಲ್ಲ.

ಟಿಪ್ಪಣಿ :

- ದೇಹದಾಡ್ಯತೆ, ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯನ್ನು ಒಂದು ದೈಹಿಕ ಪರೀಕ್ಷೆಯ ಸಮಿತಿಯು ನಡೆಸುತ್ತದೆ. ಯಾವುದೇ ಇತರೆ ವೈದ್ಯಕೀಯ ಪ್ರಮಾಣ ಪತ್ರದ ಆಧಾರದ ಮೇಲೆ ಪರಿಗಣಿಸಲಾಗುವುದಿಲ್ಲ ದೈಹಿಕ ಪರೀಕ್ಷೆಯ ಸಮಿತಿಯು ನೀಡುವ ಫಲಿತಾಂಶವೇ ಅಂತಿಮವಾಗಿರುತ್ತದೆ.
- ದೇಹದಾಡ್ಯತೆ, ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ಪೂರ್ಣಗೊಂಡ ನಂತರ ಅಭ್ಯರ್ಥಿಗಳು ದೈಹಿಕ ಪರೀಕ್ಷೆ ಸಮಿತಿ ಸಮ್ಮುಖದಲ್ಲಿ ನಿಗದಿತ ನಮೂನೆಗೆ ಸಹಿ ಮತ್ತು ಎಡಗೈ ಹೆಬ್ಬಟ್ಟಿನ ಗುರುತು ಹಾಕಬೇಕು. ಇಲ್ಲವಾದರೆ ಅಂತಹವರನ್ನು ಅನರ್ಹರೆಂದು ಪರಿಗಣಿಸಲಾಗುವುದು.
- ದೇಹದಾಡ್ಯತೆ, ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಹಾಜರಾಗಿ ಅರ್ಹರಾದ ಅಭ್ಯರ್ಥಿಗಳಿಂದ ಬಯೋಮೆಟ್ರಿಕ್ ಯಂತ್ರದ ಮೂಲಕ ಹಾಜರಾತಿಯನ್ನು ತೆಗೆದುಕೊಳ್ಳಲಾಗುವುದು.
- ಅಭ್ಯರ್ಥಿಗಳು ಮೇಲ್ಕಂಡ ದೇಹದಾಡ್ಯತೆ, ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳಲ್ಲಿ ಅರ್ಹರಾಗಿದ್ದರೂ ಸಹ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯು ಶಾರೀರಿಕವಾಗಿ ಸದೃಢವಾಗಿರಬೇಕಾಗಿರುತ್ತದೆ. ಆದ್ದರಿಂದ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸುವಂತಹ ಯಾವುದೇ ದೈಹಿಕ ನ್ಯೂನತೆಗಳನ್ನು / ಅಂಗವೈಕಲ್ಯಗಳನ್ನು ಹೊಂದಿರಬಾರದು.
- ಅಭ್ಯರ್ಥಿಗಳು ದೇಹದಾಡ್ಯತೆ, ಸಹಿಷ್ಣುತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಅರ್ಹಗೊಂಡಲ್ಲಿ ಮಾತ್ರ ಲಿಖಿತ ಪರೀಕ್ಷೆಗೆ ಅರ್ಹಗೊಳ್ಳುವರು.
- ಪಾರದರ್ಶಕತೆಗಾಗಿ ಮೇಲೆ ಹೇಳಿದ ಎಲ್ಲಾ ದೇಹದಾಡ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಯನ್ನು ವೀಡಿಯೋಗ್ರಫಿ ಅಥವಾ CCTV Camera ಗಳಲ್ಲಿ ಸೆರೆಹಿಡಿಯಲಾಗುವುದು.

9. ಲಿಖಿತ ಪರೀಕ್ಷೆ:

- ಅಭ್ಯರ್ಥಿಯು ಸಹಿಷ್ಣುತೆ, ದೇಹದಾಡ್ಯತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳಲ್ಲಿ ಉತ್ತೀರ್ಣರಾದರೆ ಮಾತ್ರ ಲಿಖಿತ ಪರೀಕ್ಷೆಗೆ ಕರೆಯಲಾಗುವುದು. ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ಆಯ್ಕೆ ಸಮಿತಿಯು ನಿಗದಿಪಡಿಸುವ ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುವುದು. ಆಯ್ಕೆ ಸಮಿತಿಯು ಪರೀಕ್ಷಾ ಕೇಂದ್ರವನ್ನು ರದ್ದುಪಡಿಸುವ ಅಥವಾ ಹೊಸದಾಗಿ ಸೇರಿಸುವ ಹಕ್ಕನ್ನು ಕಾಯ್ದಿರಿಸಿಕೊಂಡಿರುತ್ತದೆ.
- ಅಭ್ಯರ್ಥಿಗಳು ಲಿಖಿತ ಪರೀಕ್ಷೆಯ ದಿನಾಂಕ, ಸಮಯ ಮತ್ತು ಸ್ಥಳದ ಮಾಹಿತಿಯನ್ನು ಹೊಂದಿರುವ ಕರೆಪತ್ರವನ್ನು ಈ ಕಛೇರಿಯ ಅಧಿಕೃತ ವೆಬ್‌ಸೈಟ್ www.recruitment.ksp.gov.in ನಿಂದ ಕಡ್ಡಾಯವಾಗಿ ಪಡೆದುಕೊಳ್ಳತಕ್ಕದ್ದು. ಖುದ್ದಾಗಿ ಯಾವುದೇ ಅಭ್ಯರ್ಥಿಗಳಿಗೆ ಕರೆ ಪತ್ರಗಳನ್ನು ಕಳುಹಿಸಲಾಗುವುದಿಲ್ಲ. ಈ ಸಂಬಂಧ ಅಭ್ಯರ್ಥಿಗಳು ಮುಖ್ಯವಾಗಿ ಈ ಕಛೇರಿಯ ಅಧಿಕೃತ ವೆಬ್‌ಸೈಟ್ www.recruitment.ksp.gov.in ನ್ನು ಮೇಲಿಂದ ಮೇಲೆ ಗಮನಿಸುತ್ತಿರುವುದು ಸೂಕ್ತ. ಲಿಖಿತ ಪರೀಕ್ಷೆಯು ನಡೆಯುವ ವೇಳೆ ಮತ್ತು ಕೊಠಡಿ ಸಂಖ್ಯೆಯನ್ನು ಸಂಬಂಧಪಟ್ಟ ಲಿಖಿತ ಪರೀಕ್ಷೆಯ ಕೇಂದ್ರದ ಸೂಚನಾ ಫಲಕದಲ್ಲಿಯೂ ಸಹ ಪ್ರಕಟಿಸಲಾಗುವುದು. ಕರೆಪತ್ರವನ್ನು ಪಡೆಯದೆ ಪರೀಕ್ಷೆಗೆ ಹಾಜರಾದಲ್ಲಿ ಅಂತಹವರಿಗೆ ಲಿಖಿತ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ. ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಹಾಜರಾಗುವಾಗ ಕರೆಪತ್ರದ ಜೊತೆಗೆ ಈ ಕೆಳಕಂಡ ಯಾವುದಾದರೊಂದು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸತಕ್ಕದ್ದು.
 - ಪಾಸ್‌ಪೋರ್ಟ್ (Passport)
 - ಚಾಲನಾ ಪರವಾನಗಿ ಪತ್ರ (Driving License)
 - ಪ್ಯಾನ್ ಕಾರ್ಡ್ (PAN Card)

- iv) ರಾಜ್ಯ ಸರ್ಕಾರ/ ಕೇಂದ್ರ ಸರ್ಕಾರ / ಸಾರ್ವಜನಿಕ ಸ್ವಾಮ್ಯದ ಅಥವಾ ಸರ್ಕಾರದ ಅಧೀನಕ್ಕೊಳಪಟ್ಟ ಖಾಸಗೀ ಕಂಪನಿಗಳು ವಿತರಿಸಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ (Service ID Card)
- v) ಸಾರ್ವಜನಿಕ ಬ್ಯಾಂಕುಗಳು / ಅಂಚೆ ಕಛೇರಿಗಳು ವಿತರಿಸಿರುವ ಭಾವಚಿತ್ರವಿರುವ ಪಾಸ್ ಪುಸ್ತಕ (Bank Pass Book with Photograph)
- vi) ಭಾವಚಿತ್ರ ಸಮೇತ ನೋಂದಣಿಯಾಗಿರುವ ಸ್ವತ್ತಿನ ದಾಖಲೆಪತ್ರ ಅಥವಾ ಪಟ್ಟಾ ಪುಸ್ತಕ (Pattas and registered deeds with Photograph)
- vii) ಭಾವಚಿತ್ರ ಸಮೇತ ಸಂಬಂಧಪಟ್ಟ ಪ್ರಾಧಿಕಾರಿಯವರು ವಿತರಿಸಿರುವ ಜಾತಿ ಪ್ರಮಾಣ ಪತ್ರ (Community Certificate with Photo)
- viii) ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿತರಿಸಿರುವ ಪಿಂಚಣಿ ಪುಸ್ತಕ / ಪಿಂಚಣಿ ಮಂಜೂರಾತಿ ಆಗಿರುವ ಆದೇಶ (Ex-servicemen's pension book/pension payment order)
- ix) ಎನ್.ಆರ್.ಇ.ಜಿ.ಎಸ್.ಯಿಂದ ನೀಡಿದ ಭಾವಚಿತ್ರವಿರುವ ಉದ್ಯೋಗ ಚೀಟಿ. (Job cards with Photograph)
- x) ಎಲೆಕ್ಟೋರಲ್ ಪೋಟೋ ಗುರುತಿನ ಚೀಟಿ (EPIC).
- xi) ಭಾರತೀಯ ಗುರುತು ಪ್ರಾಧಿಕಾರದಿಂದ ನೀಡಲಾಗಿರುವ ಆಧಾರ್ ಕಾರ್ಡ್.(AADHAR CARD).

ಸಿ) ಲಿಖಿತ ಪರೀಕ್ಷೆಗೆ ತರಬೇತಾದ ದಾಖಲಾತಿಗಳು: i) ಲಿಖಿತ ಪರೀಕ್ಷೆಯ ಕರೆಪತ್ರ, ii) ಸಹಿಷ್ಣುತೆ, ದೇಹದೃಢತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯ ಫಲಿತಾಂಶ ಹಾಳೆ, iii) ಗುರುತಿನ ಚೀಟಿ, iv) ಆನ್‌ಲೈನ್ ಅರ್ಜಿಯ ಜೆರಾಕ್ಸ್ ಪ್ರತಿ ತರತಕ್ಕದ್ದು. ತಪ್ಪಿದ್ದಲ್ಲಿ ಲಿಖಿತ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ.

ಡಿ) ಲಿಖಿತ ಪರೀಕ್ಷೆಯು ಪದವಿ ಮಟ್ಟದ ಎರಡು ಪತ್ರಿಕೆಗಳದ್ದಾಗಿರುತ್ತದೆ:

ಪತ್ರಿಕೆ-1 : ಈ ಪತ್ರಿಕೆಯು ಎರಡು ಭಾಗಗಳನ್ನೊಳಗೊಂಡಿರುತ್ತದೆ. ಒಂದನೇ ಭಾಗವು ಕನ್ನಡ ಅಥವಾ ಇಂಗ್ಲೀಷ್‌ನಲ್ಲಿ ಪ್ರಬಂಧ ಬರೆಯುವುದು. ಇದಕ್ಕೆ 30 ಅಂಕಗಳು ಮತ್ತು ಎರಡನೇ ಭಾಗವು ವಾಕ್ಯಗಳನ್ನು ಕನ್ನಡ ಭಾಷೆಯಿಂದ ಇಂಗ್ಲೀಷ್ ಭಾಷೆಗೆ ಹಾಗೂ ಇಂಗ್ಲೀಷ್ ಭಾಷೆಯಿಂದ ಕನ್ನಡ ಭಾಷೆಗೆ ಭಾಷಾಂತರಿಸುವುದು, ಇದಕ್ಕೆ 20 ಅಂಕಗಳು. ಈ ಪರೀಕ್ಷೆಯ ಅವಧಿ ಒಂದು ಗಂಟೆಯಾಗಿದ್ದು, ಒಟ್ಟು 50 ಅಂಕಗಳನ್ನು ಹೊಂದಿರುತ್ತದೆ. (30 ಅಂಕಗಳು ಪ್ರಬಂಧಕ್ಕೆ ಮತ್ತು 20 ಅಂಕಗಳು ಭಾಷಾಂತರಕ್ಕೆ) ಇದರಲ್ಲಿ ಕನಿಷ್ಠ ಅಂಕಗಳು ಇರುವುದಿಲ್ಲ.

ಪತ್ರಿಕೆ-2: ಈ ಪ್ರಶ್ನೆ ಪತ್ರಿಕೆಯು ಸಾಮಾನ್ಯ ಅಧ್ಯಯನದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ (i) ಸಾಮಾನ್ಯ ಜ್ಞಾನವು (ಎ) ವಿಜ್ಞಾನ (ಬಿ) ಭೂಗೋಳ (ಸಿ) ಆಧುನಿಕ ಭಾರತೀಯ ಇತಿಹಾಸ, ರಾಷ್ಟ್ರೀಯ ಸ್ವಾತಂತ್ರ್ಯ ಚಳುವಳಿ (ಡಿ) ಭಾರತೀಯ ಸಂವಿಧಾನದ ಮೂಲಭೂತ ಹಕ್ಕುಗಳು ಮತ್ತು ನಿರ್ದೇಶನಾತ್ಮಕ ತತ್ವಗಳನ್ನು ಒಳಗೊಂಡಿರುತ್ತದೆ. (ii) ಸಾಮಾನ್ಯ ಮಾನಸಿಕ ಸಾಮರ್ಥ್ಯವು (ಎ) ಗಣನಾ ಕೌಶಲ್ಯ (ಬಿ) ಪ್ರಾದೇಶಿಕ ಮನ್ನಣೆ ಕೌಶಲ್ಯ (ಸಿ) ಗ್ರಹಿಸುವಿಕೆ (ಡಿ) ತೀರ್ಮಾನ (ಇ) ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ (ಎಫ್) ನೈತಿಕ ಶಿಕ್ಷಣವನ್ನು ಒಳಗೊಂಡಿರುತ್ತದೆ. ಇದು ಬಹುವಿಧ ಆಯ್ಕೆಯ (Multiple Choice) ವಸ್ತುನಿಷ್ಠ (Objective) ಮಾದರಿಯದಾಗಿದ್ದು, ಒಂದು ನೂರ ಐವತ್ತು ಅಂಕಗಳ ಒಂದೂವರೆ ಗಂಟೆಯ ಪರೀಕ್ಷೆಯಾಗಿರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ ಅಂತಹುದೇ ಪ್ರಶ್ನೆಯ ಸರಿ ಉತ್ತರದ 25% (.375) ರಷ್ಟು ಅಂಕಗಳನ್ನು ಕಳೆಯಲಾಗುವುದು. ಅಭ್ಯರ್ಥಿಗಳು ಎರಡು ಪತ್ರಿಕೆಗಳಿಗೂ ಹಾಜರಾಗುವುದು ಕಡ್ಡಾಯವಾಗಿರುತ್ತದೆ.

ಲಿಖಿತ ಪರೀಕ್ಷೆಯ ಒಟ್ಟು ಅಂಕಗಳಲ್ಲಿ ಶೇಕಡ 30 ಕ್ಕಿಂತ ಕಡಿಮೆ ಅಂಕಗಳನ್ನು ಗಳಿಸುವ ಅಭ್ಯರ್ಥಿಯು ಅರ್ಹತಾ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಲು ಅರ್ಹತೆ ಹೊಂದಿರುವುದಿಲ್ಲ.

ಇ) ತಾತ್ಕಾಲಿಕ ಆಯ್ಕೆ ಪಟ್ಟಿ:

ಪತ್ರಿಕೆ-1 ಮತ್ತು ಪತ್ರಿಕೆ-2ರಲ್ಲಿ ಗಳಿಸಿದ ಅಂಕಗಳನ್ನು ಪರಿಗಣನೆಗೆ ತೆಗೆದುಕೊಂಡು ಮೀಸಲಾತಿ ಮತ್ತು ವರ್ಗೀಕರಣದ ಅನುಸಾರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತಯಾರಿಸಿ, ಪ್ರಕಟಿಸಲಾಗುವುದು. ಮಾಜಿ ಸೈನಿಕರಿಗೆ ಸಂಬಂಧಿಸಿದಂತೆ, ಮೊದಲು ನಿಗದಿಪಡಿಸಿರುವ ಎತ್ತರ ಹೊಂದಿರುವವರನ್ನು ಪರಿಗಣಿಸಲಾಗುವುದು. ನಿಗದಿಪಡಿಸಿದ ಎತ್ತರ ಹೊಂದಿರುವವರು ಸಿಗದಿದ್ದ ಪಕ್ಷದಲ್ಲಿ ಮಾತ್ರ ಕಡಿಮೆ ಎತ್ತರ ಇರುವವರನ್ನು ಆಯ್ಕೆ ಪಟ್ಟಿಗೆ ಪರಿಗಣಿಸಲಾಗುವುದು.

ಸೂಚನೆಗಳು:

- i) ಅಭ್ಯರ್ಥಿಗಳು ಪತ್ರಿಕೆ-1 ರಲ್ಲಿನ ಪ್ರಬಂಧ ಬರಹವನ್ನು ಇಂಗ್ಲೀಷ್ ಅಥವಾ ಕನ್ನಡದಲ್ಲಿ ಉತ್ತರಿಸಬಹುದು.
- ii) ಪತ್ರಿಕೆ-1ರ ಉತ್ತರ ಪತ್ರಿಕೆಗಳನ್ನು ಗಣಕೀಕೃತ ಮೌಲ್ಯಮಾಪನ ಮಾಡಲಾಗುವುದು. ಸದರಿ ಪ್ರಕ್ರಿಯೆಯನ್ನು ನಡೆಸುವ ಕುರಿತು ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ನೇಮಕಾತಿ, ಅಧ್ಯಕ್ಷರವರ ತೀರ್ಮಾನವೇ ಅಂತಿಮವಾಗಿರುತ್ತದೆ.
- iii) ಪ್ರಶ್ನೆ ಪತ್ರಿಕೆ-2 ವಸ್ತುನಿಷ್ಠ (ಆಬ್ಜೆಕ್ಟಿವ್) ಮಾದರಿಯದ್ದಾಗಿರುತ್ತದೆ.
- iv) ಪ್ರಶ್ನೆ ಪತ್ರಿಕೆ-2ರ ಉತ್ತರಗಳನ್ನು ಓ.ಎಂ.ಆರ್ ಶೀಟ್‌ನಲ್ಲಿ ಕಪ್ಪು/ ನೀಲಿ ಬಣ್ಣದ ಬಾಲ್‌ಪಾಯಿಂಟ್ ಪೆನ್ನಿನಿಂದ ಮಾತ್ರ ಗುರುತಿಸಬೇಕಾಗುತ್ತದೆ. ನಿಗದಿತ ಜಾಗದಲ್ಲಿ ಅಭ್ಯರ್ಥಿಯು ಪ್ರಶ್ನೆ ಪತ್ರಿಕೆಯ ಶ್ರೇಣಿ (ಎ,ಬಿ,ಸಿ ಇತ್ಯಾದಿ), ಅರ್ಜಿ ಸಂಖ್ಯೆ, ರೋಲ್ ನಂಬರ್ ಮತ್ತು ಸಹಿಯನ್ನು ತಪ್ಪದೇ ಮಾಡಬೇಕು. ಇದನ್ನು ಭರ್ತಿ ಮಾಡದಿದ್ದರೆ ಉತ್ತರಗಳನ್ನು ಮೌಲ್ಯಮಾಪನ ಮಾಡಲಾಗುವುದಿಲ್ಲ ಹಾಗೂ ಅಭ್ಯರ್ಥಿಯು ಆಯ್ಕೆಗೆ ಅನರ್ಹನಾಗುತ್ತಾನೆ. ಆದ್ದರಿಂದ ಅಭ್ಯರ್ಥಿಯು ಸರಿಯಾಗಿ ಮಾಹಿತಿಯನ್ನು ಭರ್ತಿ ಮಾಡಬೇಕು.
- v) ಅಭ್ಯರ್ಥಿಗಳು ಅರ್ಜಿ ಸಂಖ್ಯೆ, ರೋಲ್ ನಂಬರ್ ಇತ್ಯಾದಿ ಭರ್ತಿ ಮಾಡಿದ ನಂತರ ನಿಗದಿತ ಜಾಗದಲ್ಲಿ ತಪ್ಪದೇ ಸಹಿ ಮಾಡಬೇಕು ಮತ್ತು ಎಡಗೈ ಹೆಬ್ಬಟ್ಟಿನ ಗುರುತು ಹಾಕಬೇಕು ಇಲ್ಲವಾದಲ್ಲಿ ಅಂತಹ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲಾಗುವುದಿಲ್ಲ.
- vi) ಅರ್ಜಿ ಸಂಖ್ಯೆ, ರೋಲ್ ನಂ., ಪ್ರಶ್ನೆ ಪತ್ರಿಕೆ ಶ್ರೇಣಿ ಇತ್ಯಾದಿಗಳನ್ನು ಉತ್ತರ ಪತ್ರಿಕೆಗಳಲ್ಲಿ ಭರ್ತಿ ಮಾಡದೆ ಪರೀಕ್ಷೆ ಮುಗಿದ ನಂತರ ಅದನ್ನು ಪರಿಗಣಿಸುವಂತೆ ಕೋರಿ ಮನವಿ ಸಲ್ಲಿಸಿದಲ್ಲಿ ಅಂತಹ ಮನವಿಯನ್ನು ಪರಿಗಣಿಸಲಾಗುವುದಿಲ್ಲ.
- vii) ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ನಿಗದಿಪಡಿಸಿರುವ ಸಮಯಕ್ಕಿಂತ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೊಠಡಿಯಲ್ಲಿ ಹಾಜರಿರತಕ್ಕದ್ದು, ಆ ಸಮಯದಲ್ಲಿ ಪರೀಕ್ಷಾ ಮೇಲ್ವಿಚಾರಕರು ಉತ್ತರ ಪತ್ರಿಕೆಯಲ್ಲಿ ಅರ್ಜಿ ಸಂಖ್ಯೆ, ನೋಂದಣಿ ಸಂಖ್ಯೆ, ಪ್ರಶ್ನೆ ಪತ್ರಿಕೆ ಶ್ರೇಣಿ, ಸಹಿ, ಎಡಗೈ ಹೆಬ್ಬಟ್ಟಿನ ಗುರುತು ಮಾಡುವ ಬಗ್ಗೆ ಕೆಲವು ಮಾರ್ಗ ಸೂಚನೆಗಳನ್ನು ನೀಡುವರು.
- viii) ನೇಮಕಾತಿ ಸಮಿತಿಯು ನಡೆಸುವ ಯಾವುದೇ ಪರೀಕ್ಷೆಗಳಲ್ಲಿ ಅನುಚಿತವಾಗಿ ವರ್ತಿಸಿದರೆ ಅಥವಾ ನಕಲು ಮಾಡಿದ್ದು ಕಂಡು ಬಂದರೆ ಅಥವಾ ನಕಲು ಮಾಡುವ ಸಾಮಗ್ರಿಯನ್ನು ಹೊಂದಿದ್ದರೆ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ನಕಲು ಮಾಡಿರುವುದು ಸಾಭಿತಾದಲ್ಲಿ ಅಂತಹ ಅಭ್ಯರ್ಥಿಗಳನ್ನು ಆಯ್ಕೆ ಪ್ರಾಧಿಕಾರದ ನಿರ್ಧಾರದಂತೆ 3 ವರ್ಷಗಳ ಕಾಲ ಅಥವಾ ಖಾಯಂ ಆಗಿ ಡಿಬಾರ್ ಮಾಡಲಾಗುವುದು.
- ix) ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಫೋನ್ / ಟ್ಯಾಬಲೆಟ್ / ಐ-ಪೋಡ್‌ಗಳನ್ನು ನಿಷೇಧಿಸಲಾಗಿದೆ. ಎಲೆಕ್ಟ್ರಾನಿಕ್ ಸಾಮಗ್ರಿಗಳಾದ ಪೇಜರ್, ಕ್ಯಾಲ್ಕುಲೇಟರ್ ಇತ್ಯಾದಿಗಳನ್ನು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ಬರೆಯುವಾಗ ಮೇಲಿನ ಯಾವುದೇ ವಸ್ತುಗಳನ್ನು ಹೊಂದಿದ್ದರೆ ಅವರನ್ನು ಅನರ್ಹಗೊಳಿಸಲಾಗುತ್ತದೆ.
- x) ಪ್ರಶ್ನೆ ಪತ್ರಿಕೆಯಲ್ಲಿನ ಯಾವುದಾದರೂ ಪ್ರಶ್ನೆಯ ಬಗ್ಗೆ ಆಕ್ಷೇಪಣೆ/ಸಂದೇಹ ಉಂಟಾದಲ್ಲಿ ಕನ್ನಡ/ಇಂಗ್ಲೀಷ್ ಭಾಗವನ್ನು ನೋಡುವುದು. ಪ್ರಶ್ನೆ ಪತ್ರಿಕೆಯಲ್ಲಿ ಯಾವುದಾದರೂ ದೋಷ ಅಂದರೆ ಮುದ್ರಣ ದೋಷ, ಪುಟಗಳ ಅದಲು ಬದಲು, ಪ್ರಶ್ನೆಗಳ ಪುನರಾವರ್ತನೆ, ಯಾವುದಾದರೂ ಪುಟಗಳು ಇಲ್ಲದಿದ್ದಲ್ಲಿ ಮತ್ತು ಇನ್ಯಾವುದೇ ದೋಷ ಕಂಡು ಬಂದಲ್ಲಿ ಆಯಾ ಪರೀಕ್ಷಾ ದಿನವೇ ಸಂಬಂಧಿತ ಮೇಲ್ವಿಚಾರಕರ ಮುಖಾಂತರ ಅವರ ಹೆಸರು, ವಿಳಾಸ, ನೋಂದಣಿ ಸಂಖ್ಯೆ, ಇತ್ಯಾದಿಗಳನ್ನು ನಮೂದಿಸಿರುವ ಲಿಖಿತ ಮನವಿಯನ್ನು ನೇಮಕಾತಿ ಸಮಿತಿಗೆ ಸಲ್ಲಿಸಿ ಸ್ವೀಕೃತಿ (Acknowledgement) ಪಡೆಯಬೇಕು. ಪರೀಕ್ಷಾ ಕೇಂದ್ರ ಬಿಟ್ಟ ನಂತರ ಕಳುಹಿಸುವ ಯಾವುದೇ ಆಕ್ಷೇಪಣೆಯನ್ನು ಮಾನ್ಯ ಮಾಡಲಾಗುವುದಿಲ್ಲ. ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ದೋಷ ಕಂಡು ಬಂದಲ್ಲಿ ಅದನ್ನು ತಕ್ಷಣ ಮೇಲ್ವಿಚಾರಕರ ಗಮನಕ್ಕೆ ತಂದು ಅದನ್ನು ಸರಿಪಡಿಸಿಕೊಳ್ಳಬೇಕು. ಪರೀಕ್ಷೆ ಮುಗಿದ ನಂತರ ಅದರ ಬಗ್ಗೆ ನೇಮಕಾತಿ ಸಮಿತಿಯ ಗಮನಕ್ಕೆ ತಂದರೆ ಅಂತಹ ಆಕ್ಷೇಪಣೆಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ.

10. ವೈದ್ಯಕೀಯ ಪರೀಕ್ಷೆ:

ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ ನಂತರ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನಪಡೆದಿರುವ ಎಲ್ಲಾ ಅಭ್ಯರ್ಥಿಗಳು ವೈದ್ಯಕೀಯ ಪರೀಕ್ಷೆಗೆ ನೇಮಕಾತಿ ಸಮಿತಿಯು ರಚಿಸುವ ವೈದ್ಯಕೀಯ ಮಂಡಳಿಯ ಮುಂದೆ ಹಾಜರಾಗತಕ್ಕದ್ದು. ಹಾಜರಾಗುವ ವೇಳೆ ಮತ್ತು ಸ್ಥಳವನ್ನು ನೇಮಕಾತಿ ಪ್ರಾಧಿಕಾರವು ನಿಗದಿಪಡಿಸುವುದು. ಅಭ್ಯರ್ಥಿಗಳು ವೈದ್ಯಕೀಯ ಪರೀಕ್ಷೆಯ ಕರೆಪತ್ರಗಳನ್ನು ವೆಬ್‌ಸೈಟ್‌ನಿಂದ ಖಡ್ಗಾಯವಾಗಿ ಪಡೆದುಕೊಳ್ಳುವುದು.

ವೈದ್ಯಕೀಯ ಪರೀಕ್ಷೆಗಳು ಈ ಕೆಳಕಂಡಂತಿರುತ್ತವೆ :**(ಎ) ದೃಷ್ಟಿ:**

ಕನ್ನಡಕ ಸಹಿತ ಅಥವಾ ಕನ್ನಡಕವಿಲ್ಲದೇ ಕೆಳಗೆ ಕಾಣಿಸಿದ ದರ್ಜೆಯ ಸಮೀಪ ಮತ್ತು ದೂರದ ದೃಷ್ಟಿ ಹೊಂದಿರಬೇಕು.

	ಉತ್ತಮ	ಕೆಟ್ಟದಾದ
(i) ದೂರದ ದೃಷ್ಟಿ	6/9 ಅಥವಾ 6/9	6/9
	6/9	6/12
(ii) ಸಮೀಪದ ದೃಷ್ಟಿ	0/6	0/8

(iii) ಪ್ರತಿ ಕಣ್ಣು ಸಂಪೂರ್ಣ ಕ್ಷೇತ್ರ ದೃಷ್ಟಿ ಹೊಂದಿರಬೇಕು.

ವರ್ಣಾಂಧತೆ, ಮೆಳ್ಳಗಣ್ಣು ಅಥವಾ ಯಾವುದೇ ಕಣ್ಣಿನ ಅಥವಾ ರೆಪ್ಪೆಯ ವಿಕೃತ ಸ್ಥಿತಿಯನ್ನು ಅನರ್ಹತೆಯೆಂದು ಪರಿಗಣಿಸಲಾಗುವುದು.

(ಬಿ) ಶ್ರವಣ ಶಕ್ತಿ:

- i) ರಿನ್ನೆಸ್ ಪರೀಕ್ಷೆ (Rinne's Test) ii) ವೆಬ್ಬರ್ ಪರೀಕ್ಷೆ (Webber's Test)
iii) ವೆರ್ಟಿಗೋ ಪರೀಕ್ಷೆ (Tests for Vertigo)

ಮೇಲಿನ ಪರೀಕ್ಷೆಗಳಲ್ಲಿ ಯಾವುದೇ ನ್ಯೂನತೆಗಳು ಕಂಡು ಬಂದಲ್ಲಿ ಅನರ್ಹತೆ ಎಂದು ಪರಿಗಣಿಸಲಾಗುವುದು.

(ಸಿ) ಈ ಕೆಳಗಿನ ದೈಹಿಕ ಪರೀಕ್ಷೆಗಳಲ್ಲಿ ಯಾವುದೇ ನ್ಯೂನತೆಗಳು ಅನರ್ಹತೆ ಎಂದು ಪರಿಗಣಿಸಲಾಗುವುದು.

- i) ತಾಗು ಮಂಡಿ (Knock knees)
ii) ಬಾಗಿದ ಕಾಲುಗಳು (Bow legs)
iii) ಚಪ್ಪಟೆ ಪಾದ (Flat feet)
iv) ಅಪಧಮನಿ ಊತ (Varicose Veins)
v) ಮಾತಿನಲ್ಲಿ ಅಡಚಣೆ (Impediment in speech)

(ಡಿ) ಎದೆಯ ಕ್ಷ-ಕಿರಣ (Chest X-Ray) ವನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗುವುದು.

ಮೇಲಿನ ಎಲ್ಲಾ ಪರೀಕ್ಷೆಗಳನ್ನು ವೈದ್ಯಕೀಯ ಮಂಡಳಿಯು ನಡೆಸುತ್ತದೆ. ವೈದ್ಯಕೀಯ ಮಂಡಳಿಯು ದೈಹಿಕವಾಗಿ ಅರ್ಹರೆಂದು ಪ್ರಮಾಣೀಕರಿಸಿದ ಅಭ್ಯರ್ಥಿಗಳು ಮಾತ್ರ ನೇಮಕಾತಿಗೆ ಅರ್ಹಗೊಳ್ಳುವರು/ ಅರ್ಹರಾಗುವರು. ವೈದ್ಯಕೀಯ ಮಂಡಳಿ ನೀಡುವ ವರದಿಯೇ ಅಂತಿಮವಾತರುತ್ತದೆ. ಎರಡನೆಯ ಅಭಿಪ್ರಾಯಕ್ಕೆ ಅವಕಾಶವಿರುವುದಿಲ್ಲ.

ಟಿಪ್ಪಣಿ : ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ.

11. ಜಾತಿ ಮೀಸಲಾತಿ ಪ್ರಮಾಣ ಪತ್ರಗಳು :

ಜಾತಿ ಮೀಸಲಾತಿ ಕೋರಬಯಸುವ ಅಭ್ಯರ್ಥಿಗಳು ಈ ಕೆಳಕಂಡ ನಮೂನೆಗಳಲ್ಲಿ ಪ್ರಮಾಣ ಪತ್ರವನ್ನು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪಡೆದಿಟ್ಟುಕೊಂಡಿರತಕ್ಕದ್ದು.

- ಎ) ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ತಹಶೀಲ್ದಾರ್ ರವರಿಂದ ಪಡೆದ ನಮೂನೆ-ಡಿ ಪ್ರಮಾಣ ಪತ್ರ.

ಬಿ) ಪ್ರವರ್ಗ - 1 ವರ್ಗದ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ತಹಶೀಲ್ದಾರ್ ರವರಿಂದ ಪಡೆದ ನಮೂನೆ-ಇ ಪ್ರಮಾಣ ಪತ್ರ.

ಸಿ) ಪ್ರವರ್ಗ- 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ತಹಶೀಲ್ದಾರ್ ರವರಿಂದ ಪಡೆದ ನಮೂನೆ - ಎಫ್ ಪ್ರಮಾಣ ಪತ್ರ.

ಸೂಚನೆ : ನಮೂನೆ - ಎಫ್ ಪ್ರಮಾಣ ಪತ್ರವು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ: 03.03.2022ಕ್ಕೆ ಐದು ವರ್ಷಕ್ಕಿಂತ ಹಳೆಯದಾಗಿರಬಾರದು.

12. ಗ್ರಾಮೀಣ ಮೀಸಲಾತಿ:

- ಎ) ಗ್ರಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಯು 1ನೇ ತರಗತಿಯಿಂದ 10ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಹೊಂದಿರಬೇಕು, ಮತ್ತು
- ಬಿ) ಅಭ್ಯರ್ಥಿಯು ವ್ಯಾಸಂಗ ಮಾಡಿದ ಸ್ಥಳವು ವ್ಯಾಸಂಗ ಮಾಡಿದ ಅವಧಿಯಲ್ಲಿ ಅಂದಿನ ಕರ್ನಾಟಕ ಪೌರ ನಿಗಮಗಳ ಅಧಿನಿಯಮ 1976ರ ಅಥವಾ ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ಅಡಿಯಲ್ಲಿ ನಿರ್ದಿಷ್ಟ ಪಡಿಸಿದ ಒಂದು ದೊಡ್ಡ ನಗರ ಪ್ರದೇಶ, ಸಣ್ಣ ನಗರ ಪ್ರದೇಶ ಅಥವಾ ಪರಿವರ್ತನೆಯ ಹಂತದಲ್ಲಿರುವ ಪ್ರದೇಶಗಳ ಹೊರತಾಗಿ ಇತರ ಯಾವುದೇ ಪ್ರದೇಶದಲ್ಲಿರುವ ಶಾಲೆಯಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಯಾಗಿರಬೇಕು, ಮತ್ತು
- ಸಿ) ಗ್ರಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಯು ಕರ್ನಾಟಕ ಅಧಿಸೂಚನೆ ಸಂಖ್ಯೆ. ಸಿಆಸುಇ:08/ಸೆನೆನಿ:2001, ದಿನಾಂಕ 13.02.2001ರ ಪ್ರಕಾರ ಮೇಲೆ ಪರಿಭಾಷಿಸಿದಂತೆ ತರಗತಿ 1 ರಿಂದ 10ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಹೊಂದಿರುವವರು ಸರ್ಕಾರಿ ಆದೇಶ ಸಂಖ್ಯೆ. ಸಿಆಸುಇ/96/ಸೆನೆನಿ/2005, ದಿನಾಂಕ 10.08.2005ರಲ್ಲಿ ನಿಗದಿಪಡಿಸಿದ ನಮೂನೆ-2ರ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಶಾಲಾ ಮುಖ್ಯೋಪಾಧ್ಯಾಯರಿಂದ ಸಹಿ ಮಾಡಿಸಿ ಮತ್ತು ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ಸಹಿ ಮಾಡಿಸಿದ ಪ್ರಮಾಣ ಪತ್ರವನ್ನು ಪಡೆಯುವುದು. ನಮೂನೆ-1 (ನಾನ್-ಕ್ರೀಮಿ ಲೇಯರ್) ಮತ್ತು ನಮೂನೆ-2 ಇವುಗಳು ಗ್ರಾಮೀಣ ಮೀಸಲಾತಿ ಕೋರುವ ಸಾಮಾನ್ಯ ಅಭ್ಯರ್ಥಿಗಳಿಗೆ ಕಡ್ಡಾಯವಾಗಿರುತ್ತದೆ.
- ಡಿ) ಅಂತೆಯೇ ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳು ನಮೂನೆ-2ರಲ್ಲಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದು ಸಲ್ಲಿಸುವುದು.

ಸೂಚನೆ: ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-2ಬಿ, ಪ್ರವರ್ಗ-3ಎ, ಪ್ರವರ್ಗ-3ಬಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳ ಮೀಸಲಾತಿ ಪ್ರಮಾಣ ಪತ್ರಗಳು ತಿರಸ್ಕೃತಗೊಂಡಲ್ಲಿ ಅಂತಹ ಅಭ್ಯರ್ಥಿಗಳು Non-Creamy Layer ಪ್ರಮಾಣ ಪತ್ರವನ್ನು ಹೊಂದಿರದಿದ್ದಲ್ಲಿ ಅವರು ಗ್ರಾಮೀಣ ಮೀಸಲಾತಿಗೂ ಅನರ್ಹರಾಗುತ್ತಾರೆ.

13. ಯೋಜನಾ ನಿರಾಶ್ರಿತರು:

ಯೋಜನಾ ನಿರಾಶ್ರಿತ ಮೀಸಲಾತಿ ಕೋರುವ ಅಭ್ಯರ್ಥಿಗಳು ಸರ್ಕಾರದ ಅಧಿಸೂಚನೆ ಸಂಖ್ಯೆ. ಡಿಪಿಎಆರ್:23:ಎಸ್‌ಆರ್‌ಆರ್:99, ದಿನಾಂಕ 23.11.2000 ರನ್ವಯ (ಈ ನಿಯಮಗಳು ಜಾರಿಯಾಗುವ 20 ವರ್ಷಕ್ಕೆ ಮುನ್ನ ನಿರ್ವಹಿತರಾದ ಕುಟುಂಬದ ಅಭ್ಯರ್ಥಿಗಳು ಈ ಮೀಸಲಾತಿಗೆ ಅನ್ವಯವಾಗುವುದಿಲ್ಲ) ಸರ್ಕಾರದ ಸುತ್ತೋಲೆ ಸಂಖ್ಯೆ. ಸಿಆಸುಇ:44: ಸೆನೆನಿ:2001, ದಿನಾಂಕ 27.07.2001ರಲ್ಲಿ ನಿಗದಿಪಡಿಸಿರುವ ನಮೂನೆಯಲ್ಲಿ ಸಂಬಂಧಪಟ್ಟ ತಹಶೀಲ್ದಾರರವರಿಂದ ಪಡೆದಿಟ್ಟುಕೊಂಡಿರತಕ್ಕದ್ದು.

14. ಕನ್ನಡ ಮಾಧ್ಯಮ:

ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಹುದ್ದೆಗಳ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು 1 ನೇ ತರಗತಿಯಿಂದ 10 ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಬಗ್ಗೆ ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರ ಸಹಿ ಪಡೆದು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ರುಜು ಮಾಡಿಸಿ ಮತ್ತು ಮೊಹರಿನೊಂದಿಗೆ ಪ್ರಮಾಣ ಪತ್ರವನ್ನು ಪಡೆದಿಟ್ಟುಕೊಂಡಿರತಕ್ಕದ್ದು.

ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸುವುದರಿಂದ ಯಾವುದೇ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಲು ಅವಕಾಶ ಇರುವುದಿಲ್ಲ. ಆದರೆ ಈ ಮೇಲಿನ ಪ್ರಮಾಣ ಪತ್ರಗಳನ್ನು / ದಾಖಲೆಗಳನ್ನು ಪಡೆದಿರಬೇಕು ಇಲ್ಲವೇ ಸಿಂಧುವಾಗಿರಬೇಕು ಹಾಗೂ ನೇಮಕಾತಿ ಸಮಿತಿಯು ಪರಿಶೀಲನೆಗಾಗಿ ಹಾಜರುಪಡಿಸಲು ಸೂಚಿಸಿದಾಗ ಅರ್ಜಿಯಲ್ಲಿ ನಮೂದಿಸಿರುವ ಮೀಸಲಾತಿಯ ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ತಪ್ಪದೇ ಹಾಜರುಪಡಿಸತಕ್ಕದ್ದು.

15. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ : ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಹುದ್ದೆಗಳ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಸೈನಿಕ ಸೇವೆಯಿಂದ ಬಿಡುಗಡೆಯಾದ / ವಿಯೋಜನೆ ಹೊಂದಿದ ಬಗೆಗಿನ ಪ್ರಮಾಣ ಪತ್ರ/ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಪಡೆದಿಟ್ಟುಕೊಂಡಿರತಕ್ಕದ್ದು.

16. ತೃತೀಯ ಲಿಂಗ ಅಭ್ಯರ್ಥಿಗಳಿಗೆ:

ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಧಿಸೂಚನೆಯನ್ವಯ ಕೇಂದ್ರ ಸರ್ಕಾರವು ಹೊರಡಿಸಿರುವ ತೃತೀಯ ಲಿಂಗ ವ್ಯಕ್ತಿಗಳ (ರಕ್ಷಣಾ ಹಕ್ಕುಗಳು) ನಿಯಮಗಳು, 2020 ರನ್ವಯ ಸಂಬಂಧಪಟ್ಟ ಪ್ರಮಾಣ ಪತ್ರವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ರವರಿಂದ ಪಡೆಯತಕ್ಕದ್ದು. ಸದರಿ ಪ್ರಮಾಣ ಪತ್ರ ಹೊಂದಿರದಿದ್ದಲ್ಲಿ ತೃತೀಯ ಲಿಂಗದ ಮೀಸಲಾತಿಗೆ ಪರಿಗಣಿಸಲಾಗುವುದಿಲ್ಲ.

ಸೂಚನೆ:-

- ಎ) ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸುವುದರಿಂದ ಯಾವುದೇ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಲು ಅವಕಾಶ ಇರುವುದಿಲ್ಲ. ಆದರೆ ಪ್ರಮಾಣ ಪತ್ರಗಳನ್ನು / ದಾಖಲೆಗಳನ್ನು ಪಡೆದಿರಬೇಕು ಇಲ್ಲವೇ ಸಿಂಧುವಾಗಿರಬೇಕು ಹಾಗೂ ನೇಮಕಾತಿ ಸಮಿತಿಯು ಪರಿಶೀಲನೆಗಾಗಿ ಹಾಜರುಪಡಿಸಲು ಸೂಚಿಸಿದಾಗ ಅರ್ಜಿಯಲ್ಲಿ ನಮೂದಿಸಿರುವ ಮೀಸಲಾತಿಯ ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ತಪ್ಪದೇ ಹಾಜರುಪಡಿಸತಕ್ಕದ್ದು. ತಪ್ಪಿದ್ದಲ್ಲಿ ಕೆಳಕಂಡ ಕ್ರಮ ಕೈಗೊಳ್ಳಲಾಗುವುದು.
- ಬಿ) ವಿವಿಧ ಮೀಸಲಾತಿ ಕೋರಿ ಹಾಜರು ಪಡಿಸಬೇಕಾದ ಪ್ರಮಾಣ ಪತ್ರಗಳನ್ನು ಹಾಜರು ಪಡಿಸದಿದ್ದಲ್ಲಿ, ಆ ಮೀಸಲಾತಿಯನ್ನು ರದ್ದು ಪಡಿಸಲಾಗುವುದು ಹಾಗೂ ಕೋರಲಾದ ಜಾತಿ/ಪಂಗಡ/ಪ್ರವರ್ಗಕ್ಕೆ ಸಂಬಂಧಿಸಿದಂತೆ, ಪ್ರಮಾಣ ಪತ್ರವನ್ನು ಹಾಜರುಪಡಿಸದಿದ್ದಲ್ಲಿ ಅಂತಹ ಅಭ್ಯರ್ಥಿಯ ಅಭ್ಯರ್ಥಿತನವನ್ನು ಸಾಮಾನ್ಯ ವರ್ಗದಡಿಯಲ್ಲಿ ಅರ್ಹತೆ ಹೊಂದಿದ್ದಲ್ಲಿ ಮಾತ್ರ ಸಾಮಾನ್ಯ ಅರ್ಹತೆಯ ಅಭ್ಯರ್ಥಿಯೆಂದು ಪರಿಗಣಿಸಲಾಗುವುದು.
- ಸಿ) ತೃತೀಯ ಲಿಂಗದ ಅಭ್ಯರ್ಥಿಗಳಿಗಾಗಿ ಮೀಸಲಿರಿಸಿದ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಅಂತಹ ರಿಕ್ತಸ್ಥಾನಗಳನ್ನು ಅದೇ ಪ್ರವರ್ಗಕ್ಕೆ ಸೇರಿದ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಲಾಗುವುದು.

17. ಪ್ರಮುಖವಾದ ಸೂಚನೆಗಳು :

ಅಭ್ಯರ್ಥಿಗಳು ಯಾವುದೇ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಕೂಡದು. ಆದರೆ ಈ ಕೆಳಕಂಡ ಪ್ರಮಾಣ ಪತ್ರಗಳನ್ನು ಸಿಂಧುವಾಗಿರುವಂತೆ ಪಡೆದಿಟ್ಟುಕೊಂಡಿದ್ದು, ಸಮಿತಿಯು ಸೂಚಿಸಿದಾಗ ಹಾಜರುಪಡಿಸತಕ್ಕದ್ದು.

- ಎ) ವಿದ್ಯಾರ್ಹತೆಯ ಅಂಕಪಟ್ಟಿ.
- ಬಿ) ಹುಟ್ಟಿದ ದಿನಾಂಕದ ಪ್ರಮಾಣ ಪತ್ರ (ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪ್ರಮಾಣ ಪತ್ರ)
- ಸಿ) ಸರ್ಕಾರಿ ಇಲಾಖೆಯಲ್ಲಿ/ರಾಜ್ಯಸರ್ಕಾರದ/ಕೇಂದ್ರ ಸರ್ಕಾರದ/ಸರ್ಕಾರದ ಯಾವುದೇ ಪ್ರಾಧಿಕಾರದಲ್ಲಿ/ರಾಜ್ಯ ಅಥವಾ ಕೇಂದ್ರ ಸರ್ಕಾರದ ಸಾರ್ವಜನಿಕ ಸ್ವಾಮ್ಯದ ಕಂಪನಿಗಳಲ್ಲಿ ಪ್ರಸ್ತುತ ಉದ್ಯೋಗಿಯಾಗಿದ್ದಲ್ಲಿ ಅಂತಹವರು ಇಲಾಖಾ ವತಿಯಿಂದ ಕರ್ತವ್ಯದಿಂದ ಬಿಡುಗಡೆ ಮಾಡುವ ಬಗ್ಗೆ ಇಚ್ಛಾ ಅನುಮತಿ ಪತ್ರ.
- ಡಿ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಮೀಸಲಾತಿ ಅಭ್ಯರ್ಥಿಗಳು ನಮೂನೆ ಡಿ/ಇ/ಎಫ್ ನಲ್ಲಿ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರಗಳನ್ನು ಪಡೆದಿಟ್ಟುಕೊಂಡಿರತಕ್ಕದ್ದು.
- ಇ) ಯೋಜನಾ ನಿರಾಶ್ರಿತ ಅಭ್ಯರ್ಥಿಗಳು ಸಂಬಂಧಿಸಿದ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ.
- ಎಫ್) ಸೈನಿಕ ಸೇವೆಯಿಂದ ಬಿಡುಗಡೆಯಾದ / ವಿಯೋಜನೆ ಹೊಂದಿದ ಬಗೆಗಿನ ಪ್ರಮಾಣ ಪತ್ರ (ಮಾಜಿ ಸೈನಿಕ ಮೀಸಲಾತಿ ಕೋರಿದ್ದಲ್ಲಿ).
- ಜಿ) ಮಾಜಿ ಸೈನಿಕ ಮಕ್ಕಳು ಮೀಸಲಾತಿ ಪಡೆಯುವ ಅಭ್ಯರ್ಥಿಗಳು ಅವರ ತಂದೆಯವರು ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಸಶಸ್ತ್ರದಳದ ಅಧಿಕಾರಿಗಳಿಂದ ಅವಲಂಬಿತ ಪ್ರಮಾಣ ಪತ್ರ ಮತ್ತು ಸೈನಿಕ ಬೋರ್ಡಿನಿಂದ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.
- ಹೆಚ್) ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರಿಂದ ಪಡೆದು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ರುಜು ಮಾಡಿಸಿರಬೇಕು.
- ಐ) ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರಿಂದ ಪಡೆದು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ರುಜು ಮಾಡಿಸಿಟ್ಟು ಕೊಂಡಿರತಕ್ಕದ್ದು.

- ಜೆ) ಸೇವೆಯಲ್ಲಿರುವ ಎಎಸ್‌ಐ / ಹೆಚ್‌ಸಿ/ ಪಿಸಿ ರವರುಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ಅನುಬಂಧ-‘ಎ’ & ‘ಬಿ’ ಗಳನ್ನು ಪಡೆದಿಟ್ಟುಕೊಂಡಿರತಕ್ಕದ್ದು.
- ಕೆ) ತೃತೀಯ ಲಿಂಗದ ಅಭ್ಯರ್ಥಿಗಳು ಸಂಬಂಧಪಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್ ರವರಿಂದ ನಿಗದಿತ ನಮೂನೆಯಲ್ಲಿ ಪ್ರಮಾಣ ಪತ್ರವನ್ನು ಪಡೆಯತಕ್ಕದ್ದು.
- ಎಲ್) ಅಭ್ಯರ್ಥಿಯು ಅರ್ಜಿಯಲ್ಲಿ ಭರ್ತಿ ಮಾಡಿದ ಮಾಹಿತಿಯು ಅಂತಿಮವಾಗಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವಾಗ ಅರ್ಜಿಯ ಎಲ್ಲಾ ಕಾಲಂಗಳನ್ನು ಸರಿಯಾಗಿ ಭರ್ತಿ ಮಾಡತಕ್ಕದ್ದು. ಭರ್ತಿ ಮಾಡಿ ಸಲ್ಲಿಸಿದಂತಹ ಅರ್ಜಿಯಲ್ಲಿನ ಅಂಶ/ಮಾಹಿತಿಗಳನ್ನು ಯಾವುದೇ ಸಂದರ್ಭದಲ್ಲಿ ಬದಲಾವಣೆ ಮಾಡಲಾಗುವುದಿಲ್ಲ.
- ಎಂ) ನೇಮಕಾತಿ ಪ್ರಕ್ರಿಯೆಯ ಯಾವುದೇ ಹಂತದಲ್ಲಿ ವಿಳಾಸ ಬದಲಾವಣೆಯಾಗಿದ್ದಲ್ಲಿ ತಕ್ಷಣದಲ್ಲಿ ಅಭ್ಯರ್ಥಿಗಳು ಲಿಖಿತ ಮೂಲಕ ಸಂಬಂಧಪಟ್ಟ ಘಟಕಾಧಿಕಾರಿ ರವರ ನೇಮಕಾತಿ ಸಮಿತಿಯ ಗಮನಕ್ಕೆ ತರತಕ್ಕದ್ದು. ಈ ವಿಳಾಸ ಬದಲಾವಣೆಯನ್ನು ಪರಿಗಣಿಸಲು ನೇಮಕಾತಿ ಸಮಿತಿಯು ಪ್ರಯತ್ನಿಸುವುದು. ಆದಾಗ್ಯೂ ಈ ವಿಚಾರದಲ್ಲಿ ನೇಮಕಾತಿ ಸಮಿತಿಯು ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಿಲ್ಲ. ಈ ಬಗ್ಗೆ ಅಭ್ಯರ್ಥಿಗಳು ಎಚ್ಚರ ವಹಿಸತಕ್ಕದ್ದು.
- ಎನ್) ಅಭ್ಯರ್ಥಿಗಳು ನೇಮಕಾತಿ ಸಮಿತಿಯೊಡನೆ ಸಂಪರ್ಕಿಸಬೇಕಾದ ಸಂದರ್ಭದಲ್ಲಿ ಅವರ ಮನವಿಯೊಂದಿಗೆ ಅರ್ಜಿಯ ನಕಲು ಪ್ರತಿಯನ್ನು ಹಾಗೂ ಇತರೆ ಮಾಹಿತಿಯನ್ನು ನೀಡತಕ್ಕದ್ದು.
- ಓ) ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವಾಗ ಯಾವುದೇ ಸುಳ್ಳು/ತಪ್ಪು ಮಾಹಿತಿಗಳನ್ನು ನೀಡಬಾರದು. ಹಾಗೇ ನೀಡಿ ತದನಂತರ ನೇಮಕಾತಿ ಸಮಿತಿಗೆ ಅದು ಪತ್ತೆಯಾದಲ್ಲಿ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ರದ್ದು ಪಡಿಸಲಾಗುವುದು.
- ಪಿ) ಅರ್ಜಿದಾರರು ಯಾವುದೇ ಕ್ರಿಮಿನಲ್ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾಗಿರಬಾರದು. ಕ್ರಿಮಿನಲ್ ಮೊಕದ್ದಮೆಯಲ್ಲಿ ಭಾಗಿಯಾಗಿ ಬಿಡುಗಡೆ / ಮಿಲಾಸೆಯಾಗಿದ್ದಲ್ಲಿ ನೇಮಕಾತಿ ಪ್ರಾಧಿಕಾರವು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆ.

18. ವಿಶೇಷ ಸೂಚನೆಗಳು :

ಅಭ್ಯರ್ಥಿಗಳು ನೇಮಕಾತಿ ಸಮಿತಿಯು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿಯೇ ಎಲ್ಲಾ ಅಂಕಗಳನ್ನು ಸ್ಪಷ್ಟವಾಗಿ ಭರ್ತಿ ಮಾಡತಕ್ಕದ್ದು. ಇತರೆ ಯಾವುದೇ ನಮೂನೆಗಳಲ್ಲಿ ಸಲ್ಲಿಸುವ, ಶುಲ್ಕ ಪಾವತಿಸದೆ ಸಲ್ಲಿಸಲ್ಪಡುವ, ಅಪೂರ್ಣವಾಗಿರುವ, ಸಹಿ ಮಾಡದ ಹಾಗೂ ಭಾವಚಿತ್ರ ಇಲ್ಲದೆ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಹಾಗೂ ಈ ಕೆಳಕಂಡ ವಿಶೇಷ ಸೂಚನೆಗಳನ್ನು ಗಮನಿಸುವುದು.

- ಎ) ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ತಮ್ಮೊಂದಿಗೆ ತಪ್ಪದೇ ಇಟ್ಟುಕೊಳ್ಳಲು ಸೂಚಿಸಿದೆ.
- ಬಿ) ಸೇವೆಯಲ್ಲಿರುವ ಅಭ್ಯರ್ಥಿಗಳು ಅವರು ಸೇವೆಯಲ್ಲಿರುವ ಬಗ್ಗೆ ಅರ್ಜಿಯಲ್ಲಿನ ನಿಗದಿತ ಕಾಲನ್ನು ತುಂಬತಕ್ಕದ್ದು ಹಾಗೂ ಹುದ್ದೆಗೆ ಆಯ್ಕೆಯಾದ ನಂತರ ಅವರ ಸೇವಾ ಪ್ರಮಾಣ ಪತ್ರ ಮತ್ತು ಸದರಿ ಹುದ್ದೆಗೆ ಅರ್ಜಿ ಸಲ್ಲಿಸುವ ಬಗ್ಗೆ ನಿರಾಕ್ಷೇಪಣ ಪ್ರಮಾಣ ಪತ್ರವನ್ನು (No Objection Certificate) ಸಂಬಂಧಿತ ಇಲಾಖಾ ಮುಖ್ಯಸ್ಥರಿಂದ ಪಡೆದು ನೇಮಕಾತಿ ಸಮಿತಿಯು ಸೂಚಿಸಿದಾಗ ಹಾಜರುಪಡಿಸತಕ್ಕದ್ದು.
- ಸಿ) ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಬಾರದೆಂದು ಸಲಹೆ ನೀಡಲಾಗಿದೆ. ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸುವ ಬದಲು ಒಂದೇ ಅರ್ಜಿಯನ್ನು ಅತೀ ಜಾಗರೂಕತೆಯಿಂದ ಮತ್ತು ಬಹಳ ಎಚ್ಚರಿಕೆಯಿಂದ ಭರ್ತಿ ಮಾಡತಕ್ಕದ್ದು. ಏಕೆಂದರೆ ಒಂದಕ್ಕಿಂತ ಹೆಚ್ಚು ನೋಂದಣಿ ಸಂಖ್ಯೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದು ಯಾವುದೇ ಹಂತದಲ್ಲಿ ಕಂಡುಬಂದಲ್ಲಿ ಅಂತಹ ಅಭ್ಯರ್ಥಿತನವನ್ನು ರದ್ದುಪಡಿಸಲಾಗುವುದು. ಸಂಕ್ಷಿಪ್ತವಾಗಿ ತಿಳಿಸುವುದೇನೆಂದರೆ ಒಬ್ಬ ಅಭ್ಯರ್ಥಿಯು ಒಂದು ನೋಂದಣಿ ಸಂಖ್ಯೆಗಿಂತ ಹೆಚ್ಚು ನೋಂದಣಿ ಸಂಖ್ಯೆಯನ್ನು ಪರೀಕ್ಷೆಯ ಯಾವುದೇ ಹಂತದಲ್ಲಿ ಬಳಸುವುದನ್ನು ನಿಖರವಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಒಂದೇ ಹೆಸರಿನಲ್ಲಿ ಸಲ್ಲಿಸಿ ಬೇರೆ ಬೇರೆ ಪೋರ್ಟಲ್‌ಗಳನ್ನು ಅಂಟಿಸಿ, ಸಹಿಗಳನ್ನು ಮಾಡಿ ಪರೀಕ್ಷೆಗೆ ಹಾಜರಾಗಿದ್ದು ಕಂಡುಬಂದಲ್ಲಿ ಅಂತಹವರ ಎಲ್ಲಾ ಅರ್ಜಿಗಳನ್ನು ತಿರಸ್ಕರಿಸುವುದಲ್ಲದೇ ಅವರ ಮೇಲೆ ಕಾನೂನಿನ ರೀತ್ಯಾ ಕ್ರಮವನ್ನು ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ನೇಮಕಾತಿ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.

- ಡಿ) ಅರ್ಜಿಯೊಂದಿಗೆ ಯಾವುದೇ ಮೂಲ ಪ್ರಮಾಣ ಪತ್ರಗಳನ್ನು ಹಾಗೂ ಪ್ರತಿಗಳನ್ನು ಸಲ್ಲಿಸುವ ಅಗತ್ಯವಿರುವುದಿಲ್ಲ. ಒಂದು ವೇಳೆ ಸಲ್ಲಿಸಿ, ಅವು ಕಳೆದು ಹೋದರೆ ನೇಮಕಾತಿ ಸಮಿತಿಯು ಜವಾಬ್ದಾರಿಯಾಗುವುದಿಲ್ಲ.
- ಇ) ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಅಂದರೆ ದಿನಾಂಕ:03.03.2022ಕ್ಕೆ ಮೊದಲು ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆ(ಪದವಿ ಅಥವಾ ತತ್ಸಮಾನ)ಯನ್ನು ಹೊಂದಿರಬೇಕು.
- ಎಫ್) ಅಭ್ಯರ್ಥಿಗಳು ಅರ್ಜಿಯಲ್ಲಿ ತಪ್ಪು ಅಥವಾ ಸುಳ್ಳು ಮಾಹಿತಿ ನೀಡಿದ್ದಲ್ಲಿ ಅದಕ್ಕೆ ಅಭ್ಯರ್ಥಿಗಳೇ ಜವಾಬ್ದಾರಾಗಿರುತ್ತಾರೆ. ಅರ್ಜಿಯಲ್ಲಿನ ವಿವರಗಳು ಸರಿಯಾಗಿವೆಯೇ ಎಂದು ಮನಗಂಡು ಆ ನಂತರ ಮೂಲ ಅರ್ಜಿಯನ್ನು ಭರ್ತಿ ಮಾಡುವುದು ಸೂಕ್ತ.
- ಜಿ) ಒಂದು ವೇಳೆ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕವು ಸಾರ್ವತ್ರಿಕ ರಜಾ/ಬಂದ್ ದಿನವಾಗಿ ಘೋಷಿಸಲ್ಪಟ್ಟರೆ ಆ ದಿನಾಂಕದ ಮಾರನೆಯ ಕೆಲಸದ ದಿನದಂದು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಆದರೆ ವಯೋಮಿತಿ ಹಾಗೂ ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆಯ ಪರಿಗಣನೆಗೆ ದಿನಾಂಕ:03.03.2022 ಮಾತ್ರ ಅನ್ವಯವಾಗುತ್ತದೆ.
- ಹೆಚ್) ಅಭ್ಯರ್ಥಿಯು ಅರ್ಜಿಯನ್ನು ಸಮರ್ಪಕವಾಗಿ ತುಂಬದೇ ಸದರಿ ಅರ್ಜಿ ತಿರಸ್ಕೃತವಾದಲ್ಲಿ ತತ್ಸಂಬಂಧ ಯಾವುದೇ ರೀತಿಯ ಪತ್ರ ವ್ಯವಹಾರಕ್ಕೆ ಅವಕಾಶವಿರುವುದಿಲ್ಲ.
- ಐ) ಅರ್ಜಿ ತುಂಬುವ ವಿಧಾನ ಹಾಗೂ ಹೆಚ್ಚಿನ ವಿವರಗಳು ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ www.recruitment.ksp.gov.in ನಲ್ಲಿನ ಮಾಹಿತಿ ಸೂಚಿಯಲ್ಲಿ ಲಭ್ಯವಿರುತ್ತದೆ.
- ಜೆ) ಅಭ್ಯರ್ಥಿಗಳು ತಮ್ಮ ಅರ್ಜಿಗಳಲ್ಲಿ ನೀಡುವ ಮಾಹಿತಿಗಳು ಸರಿ ಇದೆ ಎಂದು ಭಾವಿಸಿ ಅವರುಗಳು ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯಲು ಅರ್ಹರೆ ಎಂಬುದನ್ನು ಪರಿಗಣಿಸಿ ಅರ್ಹರೆಂದು ಕಂಡುಬಂದ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ಪತ್ರಗಳನ್ನು ತಯಾರು (Upload) ಮಾಡಲಾಗುತ್ತದೆ. ಆದ್ದರಿಂದ ನಿಗದಿಪಡಿಸಿರುವ ವಯೋಮಿತಿ, ವಿದ್ಯಾರ್ಹತೆ, ಮೀಸಲಾತಿ ಇತ್ಯಾದಿಗಳಿಗೆ ಅನುಗುಣವಾಗಿ ಅರ್ಜಿಯಲ್ಲಿ ಸರಿಯಾದ ಮಾಹಿತಿ ನೀಡುವುದು ಅಭ್ಯರ್ಥಿಗಳ ಜವಾಬ್ದಾರಿಯಾಗಿರುತ್ತದೆ. ಪೂರ್ಣ ಮಾಹಿತಿ ನೀಡದ ಅಥವಾ ತಪ್ಪು ಮಾಹಿತಿ ನೀಡಿದ, ಶುಲ್ಕ ಪಾವತಿಸದ, ಅಭ್ಯರ್ಥಿಯ ಸಹಿ ಇಲ್ಲದ ಮತ್ತು ಭಾವಚಿತ್ರ ಇಲ್ಲದೆ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
- ಕೆ) ಪರೀಕ್ಷೆಗೆ ಪ್ರವೇಶವು ಸಂಪೂರ್ಣವಾಗಿ ತಾತ್ಕಾಲಿಕವಾಗಿರುತ್ತದೆ. ಪ್ರವೇಶ ಪತ್ರ ನೀಡಿದ ಮಾತ್ರಕ್ಕೆ ನೇಮಕಾತಿ ಸಮಿತಿಯು ನಿಮ್ಮ ಅಭ್ಯರ್ಥಿತನವನ್ನು ಅಂಗೀಕರಿಸಿದೆ ಎಂದು ಭಾವಿಸತಕ್ಕದ್ದಲ್ಲ.
- ಎಲ್) ಪ್ರಶ್ನೆ ಪತ್ರಿಕೆಯಲ್ಲಿ ಯಾವುದಾದರೂ ಮುದ್ರಣ ದೋಷವಾಗಿದ್ದಲ್ಲಿ ಅದನ್ನು ತಕ್ಷಣ ಕೊಠಡಿಯ ಪರಿವೀಕ್ಷಕರ ಗಮನಕ್ಕೆ ತಂದು ಸರಿಯಾದ ಪ್ರಶ್ನೆ ಪತ್ರಿಕೆ ಪಡೆದುಕೊಂಡು ಉತ್ತರವನ್ನು ಬರೆಯಬೇಕು. ಇದರ ಬಗ್ಗೆ ಪರೀಕ್ಷೆ ಮುಗಿದ ನಂತರ ನೇಮಕಾತಿ ಸಮಿತಿಗೆ ಸದರಿ ವಿಷಯದ ಬಗ್ಗೆ ತಿಳಿಸಿದ್ದಲ್ಲಿ ಅದನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ.
- ಎಂ) ಉತ್ತರ ಪತ್ರಿಕೆಯನ್ನು ಸ್ಕ್ಯಾನಿಂಗ್ ಮಾಡಿಸಿ ಗಣಕ ಯಂತ್ರದ ಮುಖೇನ ಅರ್ಹತಾ ಪಟ್ಟಿಯನ್ನು ಸಿದ್ಧಪಡಿಸುವುದರಿಂದ ಅಭ್ಯರ್ಥಿಗಳು ಉತ್ತರ ಪತ್ರಿಕೆಯ ಮಾಹಿತಿಯನ್ನು ಭರ್ತಿ ಮಾಡುವ ಸಲುವಾಗಿ ಪರೀಕ್ಷೆಗೆ ನಿಗದಿಪಡಿಸಿರುವ ಸಮಯಕ್ಕಿಂತ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೊಠಡಿಗೆ ತಪ್ಪದೇ ಹಾಜರಾಗತಕ್ಕದ್ದು. ಆ ಸಮಯದಲ್ಲಿ ಪರೀಕ್ಷಾ ಮೇಲ್ವಿಚಾರಕರು ಕೆಲವು ಮಾರ್ಗ ಸೂಚನೆಗಳನ್ನು ನೀಡುತ್ತಾರೆ.
- ಎನ್) ಪರೀಕ್ಷೆ ಮುಗಿದ ಒಂದು ಅಥವಾ ಎರಡು ದಿನಗಳ ನಂತರ ತಾತ್ಕಾಲಿಕ ಕೀ ಉತ್ತರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಉತ್ತರಗಳ ಬಗ್ಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಅದಕ್ಕೆ ಒಂದು ವಾರದ ಕಾಲಾವಕಾಶವನ್ನು ನೀಡಲಾಗುವುದು. ಆಕ್ಷೇಪಣೆಗಳು ಬಂದ ನಂತರ ಅದನ್ನು ಒಂದು ತಜ್ಞರ ಸಮಿತಿಗೆ ನೀಡಿ ಅವರಿಂದ ಸರಿಯಾದ ಉತ್ತರಗಳನ್ನು ಪಡೆದು ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಲಾಗುವುದು ಮತ್ತು ಈ ಅಂತಿಮ ಕೀ ಉತ್ತರಗಳ ಪ್ರಕಾರ ಉತ್ತರ ಪತ್ರಿಕೆಯನ್ನು ಮೌಲ್ಯಮಾಪನ ಮಾಡಲಾಗುವುದು.
- ಓ) ಕರ್ನಾಟಕ ರಾಜ್ಯದ, ಕೇಂದ್ರ ಸರ್ಕಾರದ ಯಾವುದೇ ಸರ್ಕಾರಿ ಹಾಗೂ ಅರೆ ಸರ್ಕಾರಿ ಸಂಸ್ಥೆಯ ಸೇವೆಯಿಂದ ವಜಾಗೊಂಡಿರುವ ನೌಕರರು ನೇಮಕಾತಿಗೆ ಅರ್ಹರಲ್ಲ.
- ಪಿ) ಸುಳ್ಳು ಮಾಹಿತಿ ಅಥವಾ ನಕಲಿ ಪ್ರಮಾಣ ಪತ್ರ / ದಾಖಲೆಗಳನ್ನು ಸಲ್ಲಿಸಿ ನೌಕರಿ ಪಡೆಯುವುದು/ಪಡೆದಿರುವುದು ಯಾವುದೇ ಸಂದರ್ಭದಲ್ಲಿ ಕಂಡು ಬಂದಲ್ಲಿ, ಅದೇ ಹಂತದಲ್ಲಿ ಅವರನ್ನು ಯಾವುದೇ ಮುನ್ಸೂಚನೆ ನೀಡದೆ ಅವರ ಅಭ್ಯರ್ಥಿತನವನ್ನು ರದ್ದುಗೊಳಿಸುವುದರ ಜೊತೆಗೆ ಅವರ ವಿರುದ್ಧ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು.
- ಕ್ಯೂ) ಅಭ್ಯರ್ಥಿಯು ಹುದ್ದೆಗೆ ಅರ್ಜಿ ಸಲ್ಲಿಸಿದ ತಕ್ಷಣ ತಾನು ನಿಯಮ ಮತ್ತು ವಿನಿಯಮಗಳಿಗೆ (Rules & Regulations) ಬದ್ಧನಾಗಿರುತ್ತಾನೆ ಎಂದು ಭಾವಿಸಲಾಗಿರುತ್ತದೆ. ಒಂದು ವೇಳೆ ತಾನು ಸದರಿ ಹುದ್ದೆಗೆ ಆಯ್ಕೆಯಾಗದ ಪಕ್ಷದಲ್ಲಿ ತದನಂತರ ಅದೇ ನಿಯಮಗಳನ್ನು ಪ್ರಶ್ನಿಸಲು ಬರುವುದಿಲ್ಲ.

- ಆರ್) ಕೆ.ಸಿ.ಎಸ್. (ಸಾಮಾನ್ಯ ನೇಮಕಾತಿ) ನಿಯಮಗಳು 1977 ಹಾಗೂ ಸದರಿ ನಿಯಮಕ್ಕೆ ಆಗಿರುವ ತಿದ್ದುಪಡಿ ಹಾಗೂ ವೃಂದ ಮತ್ತು ನೇಮಕಾತಿ (ತಿದ್ದುಪಡಿ) ನಿಯಮ 2009ರಲ್ಲಿ ನಿರ್ದಿಷ್ಟಗೊಳಿಸಿರುವಂತೆ ಆಯ್ಕೆಯಾದ ಅಭ್ಯರ್ಥಿಯು ನೇಮಕಾತಿ ಆದೇಶ ನೀಡುವ ಮುನ್ನ ಪೂರ್ಣ ಪ್ರಮಾಣದ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ನಿಯಮದಲ್ಲಿ ನಿಗದಿಪಡಿಸಿರುವ ವೈದ್ಯಕೀಯ ಪರೀಕ್ಷೆಯಲ್ಲಿ ವಿಫಲರಾದ ಅಭ್ಯರ್ಥಿಗಳನ್ನು ಅನರ್ಹ ಗೊಳಿಸಲಾಗುವುದು ಹಾಗೂ ಇತರೆ ಯಾವುದೇ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಪರಿಗಣಿಸಲಾಗುವುದಿಲ್ಲ.
- ಎಸ್) **ದುರ್ನಡತೆ :** ಒಬ್ಬ ಅಭ್ಯರ್ಥಿಯು ನಕಲಿ ವ್ಯಕ್ತಿಯಾಗಿರುವನೆಂದು ಅಥವಾ ಖೋಟಾ ದಸ್ತಾವೇಜು ಅಥವಾ ತಿದ್ದಲಾದ ದಸ್ತಾವೇಜುಗಳನ್ನು ಸಲ್ಲಿಸಿರುವನೆಂದು ಅಥವಾ ತಪ್ಪು ಅಥವಾ ಸುಳ್ಳು ಹೇಳಿಕೆ ನೀಡಿರುವನೆಂದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆ ಮಾಚಿರುವನೆಂದು ಅಥವಾ ನೇಮಕಾತಿ ಉದ್ದೇಶಗಳಿಗಾಗಿ ನಡೆಸಲಾದ ಪರೀಕ್ಷೆಯಲ್ಲಿ ಅನುಚಿತ ಮಾರ್ಗವನ್ನು ಅನುಸರಿಸುತ್ತಿರುವನೆಂದು ಅಥವಾ ಪರೀಕ್ಷಾ ಕೊಠಡಿಯಲ್ಲಿ ದುರ್ವರ್ತಿಸುತ್ತಿರುವನೆಂದು, ತಪ್ಪಿತಸ್ಥನೆಂದು ಕಂಡುಬಂದಲ್ಲಿ ಅಥವಾ ಒಂದು ಕೇಂದ್ರದಲ್ಲಿ ದೈಹಿಕ ಪರೀಕ್ಷೆಗಳಿಗೆ ಹಾಜರಾಗಿರುವ ವಿಷಯವನ್ನು ಮರೆಮಾಚಿ ಮತ್ತೊಂದು ಕೇಂದ್ರದಲ್ಲಿ ದೈಹಿಕ ಪರೀಕ್ಷೆಗೆ ಹಾಜರಾದರೆ ಹಾಗೂ ನೇಮಕಾತಿ ಸಮಿತಿಯಿಂದ ನೀಡಲಾದ ಯಾವುದೇ ಸೂಚನೆಗಳನ್ನು ಉಲ್ಲಂಘಿಸುತ್ತಿರುವನೆಂದು ಅಥವಾ ಅವನು ನೇಮಕಾತಿಯ ಸಂಬಂಧದಲ್ಲಿ ಯಾವುದೇ ಇತರೆ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಬಿಸಿರುವನೆಂದು, ಕಂಡುಬಂದಲ್ಲಿ ಅಭ್ಯರ್ಥಿಯು ಸ್ವತಃ ಕ್ರಿಮಿನಲ್ ವ್ಯವಹಾರಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡುವುದಲ್ಲದೆ; ನೇಮಕಾತಿ ಸಮಿತಿ ನಡೆಸುವ ಯಾವುದೇ ಪರೀಕ್ಷೆಗೆ ಪ್ರವೇಶ ಪಡೆಯುವುದರಿಂದ ಅಥವಾ ಯಾವುದೇ ಹುದ್ದೆಯ ಆಯ್ಕೆಗೆ ಖಾಯಂ ಆಗಿ ಡಿಬಾರ್ ಮಾಡಲಾಗುವುದು.
- ಟ) ಅಭ್ಯರ್ಥಿಗಳು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕೆ.ಎಸ್.ಐ.ಎಸ್.ಎಫ್)-2021 ನೇಮಕಾತಿ ಸಹಾಯವಾಣಿ ಸಂಖ್ಯೆ. 080-22943346ನ್ನು ಸಂಪರ್ಕಿಸಿ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಸ್ಪಷ್ಟಪಡಿಸಿಕೊಳ್ಳಬಹುದು. ಈ ಸಹಾಯವಾಣಿ ದಿನಾಂಕ: 10.02.2022 ರಿಂದ ಪ್ರತಿದಿನ ಬೆಳಿಗ್ಗೆ 10-00 ರಿಂದ ಸಾಯಂಕಾಲ 6-00 ಗಂಟೆಯವರೆಗೆ ಲಭ್ಯವಿರುತ್ತದೆ. ಅಲ್ಲದೆ ಮೇಲಿಂದ ಮೇಲೆ ನೇಮಕಾತಿಗೆ ಸಂಬಂಧಪಟ್ಟಂತೆ ಬರುವ ಸಾಮಾನ್ಯ ಪ್ರಶ್ನೆಗಳಿಗೆ (Frequently Asked Questions - FAQ) ಉತ್ತರವನ್ನು www.ksp.gov.in ಪೊಲೀಸ್ ವೆಬ್‌ಸೈಟ್‌ನಲ್ಲಿ ನೋಡಬಹುದು.

ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್,
ನೇಮಕಾತಿ ಮತ್ತು ಅಧ್ಯಕ್ಷರು,
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕೆ.ಎಸ್.ಐ.ಎಸ್.ಎಫ್)
ನೇಮಕಾತಿ ಸಮಿತಿ,
ಕಾರ್ಲಟನ್ ಭವನ, ಅರಮನೆ ರಸ್ತೆ,
ಬೆಂಗಳೂರು-560 001

(ಪ.ಜಾ/ಪ.ಪಂ ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)

ನಮೂನೆ - ಡಿ

(ನಿಯಮ 3ಎ (2) (3) ನೋಡಿ)

ಅನುಸೂಚಿತ ಜಾತಿ ಅಥವಾ ಅನುಸೂಚಿತ ಬುಡಕಟ್ಟುಗಳಿಗೆ (ಪ.ಜಾ /ಪ.ಪಂ) ಸೇರಿದ ಅಭ್ಯರ್ಥಿಗಳಿಗೆ ನೀಡುವ
ಪ್ರಮಾಣ ಪತ್ರಗಳ ನಮೂನೆ

ಪ್ರಮಾಣ ಪತ್ರ

..... ರಾಜ್ಯದ / ಕೇಂದ್ರಾಡಳಿತ ಪ್ರದೇಶದ * ಜಿಲ್ಲೆಯ/ ವಿಭಾಗದ
..... ಗ್ರಾಮ / ಪಟ್ಟಣದ * ನಿವಾಸಿಯಾದ ಶ್ರೀ / ಶ್ರೀಮತಿ ಎಂಬುವವರ ಮಗ / ಮಗಳಾದ ಶ್ರೀ /
ಶ್ರೀಮತಿ ಇವರು ಅನುಸೂಚಿತ ಜಾತಿ / ಅನುಸೂಚಿತ ಬುಡಕಟ್ಟು * ಎಂದು ಮಾನ್ಯ ಮಾಡಲಾಗಿರುವ
ಜಾತಿ / ಬುಡಕಟ್ಟಿಗೆ * ಸೇರಿರುತ್ತಾರೆಂದು ಪ್ರಮಾಣೀಕರಿಸಲಾಗಿದೆ.

- * ಸಂವಿಧಾನ (ಅನುಸೂಚಿತ ಜಾತಿಗಳು) ಆದೇಶ, 1950
- * ಸಂವಿಧಾನ (ಅನುಸೂಚಿತ ಬುಡಕಟ್ಟುಗಳು) ಆದೇಶ, 1950
- * ಸಂವಿಧಾನ (ಅನುಸೂಚಿತ ಜಾತಿ) (ಕೇಂದ್ರಾಡಳಿತ ಪ್ರದೇಶಗಳು) ಆದೇಶ, 1950
- * ಸಂವಿಧಾನ (ಅನುಸೂಚಿತ ಬುಡಕಟ್ಟುಗಳು) (ಕೇಂದ್ರಾಡಳಿತ ಪ್ರದೇಶಗಳು) ಆದೇಶ, 1951

(ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಪಟ್ಟಿ (ಮಾರ್ಪಾಡು) ಆದೇಶ 1956, ಮುಂಬಯಿ ರಾಜ್ಯ ಪುನರ್ ರಚನಾ ಅಧಿ
ನಿಯಮ, 1960, ಪಂಜಾಬ್ ರಾಜ್ಯ ಪುನರ್ ರಚನಾ ಅಧಿನಿಯಮ, 1966, ಹಿಮಾಚಲ ಪ್ರದೇಶ ರಾಜ್ಯ ಅಧಿನಿಯಮ, 1970 ಮತ್ತು ಈಶಾನ್ಯ
ಪ್ರದೇಶಗಳ (ಪುನರ್ ರಚನಾ ಅಧಿನಿಯಮ, 1971ರ ಮೂಲಕ ತಿದ್ದುಪಡಿಯಾದಂತೆ)

- * ಸಂವಿಧಾನ
- * ಸಂವಿಧಾನ (ಜಮ್ಮು ಮತ್ತು ಕಾಶ್ಮೀರ) ಅನುಸೂಚಿತ ಜಾತಿಗಳ ಆದೇಶ, 1956
- * ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ತಿದ್ದುಪಡಿ) ಅಧಿನಿಯಮ, 1976ರ ಮೂಲಕ ತಿದ್ದುಪಡಿಯಾದಂತೆ ಸಂವಿಧಾನ
(ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ) ಅನುಸೂಚಿತ ಬುಡಕಟ್ಟುಗಳ ಆದೇಶ, 1959.
- * ಸಂವಿಧಾನ (ದಾದರ್ ಮತ್ತು ನಗರ ಹವೇಲಿ) ಅನುಸೂಚಿತ ಜಾತಿಗಳ ಆದೇಶ, 1962
- * ಸಂವಿಧಾನ (ಪಾಂಡಿಚೇರಿ) ಅನುಸೂಚಿತ ಜಾತಿಗಳ ಆದೇಶ, 1964
- * ಸಂವಿಧಾನ (ಅನುಸೂಚಿತ ಬುಡಕಟ್ಟುಗಳ) (ಉತ್ತರ ಪ್ರದೇಶ) ಆದೇಶ, 1967
- * ಸಂವಿಧಾನ (ಗೋವಾ, ದಮನ್ ಮತ್ತು ದೀವ್) ಅನುಸೂಚಿತ ಜಾತಿ / ಬುಡಕಟ್ಟುಗಳ ಆದೇಶ 1988
- * ಸಂವಿಧಾನ (ನಾಗಾಲ್ಯಾಂಡ್) ಅನುಸೂಚಿತ ಬುಡಕಟ್ಟುಗಳ ಆದೇಶ

2. ಶ್ರೀ / ಶ್ರೀಮತಿ / ಕುಮಾರಿ* ಮತ್ತು / ಅಥವಾ
ಅವನ* / ಅವಳ* ಕುಟುಂಬವು ರಾಜ್ಯ / ಕೇಂದ್ರಾಡಳಿತ ಪ್ರದೇಶದ
..... ಜಿಲ್ಲಾ / ವಿಭಾಗದ ಗ್ರಾಮ / ಪಟ್ಟಣದ ಸಾಮಾನ್ಯ ನಿವಾಸಿ (ಗಳು)

ಸಹಿ

ತಹಶೀಲ್ದಾರರು

ಸ್ಥಳ :

ಪದನಾಮ

ದಿನಾಂಕ :

ಕಛೇರಿಯ ಮೊಹರಿನೊಂದಿಗೆ

ರಾಜ್ಯ / ಕೇಂದ್ರಾಡಳಿತ ಪ್ರದೇಶ*

ಅನ್ವಯವಾಗದಿರುವ ಪದಗಳನ್ನು ದಯವಿಟ್ಟು ಬಿಟ್ಟು ಬಿಡಿ / ಹೊಡೆದು ಹಾಕಿ

ಸೂಚನೆ : ಇಲ್ಲಿ ಉಪಯೋಗಿಸಿದ “ಸಾಮಾನ್ಯ ನಿವಾಸಿಗಳೂ” ಎಂಬ ಪದಾವಳಿಯು ಪ್ರಜಾ ಪ್ರಾತಿನಿಧ್ಯ ಅಧಿನಿಯಮ, 1950ರ 20ನೇ
ಪ್ರಕರಣದಲ್ಲಿರುವ ಅರ್ಥವನ್ನೇ ಹೊಂದಿರುತ್ತದೆ.

ಭಾರತ ಸರ್ಕಾರದ ಪತ್ರ ಸಂಖ್ಯೆ. ಬಿಸಿ 12028 / 2/ 76-ಎಸ್‌ಸಿಟಿ-1 ಗೃಹ ಮಂತ್ರಾಲಯದ ಅನುಸಾರವಾಗಿ, ಅಂಥ ಪ್ರಮಾಣ ಪತ್ರಗಳನ್ನು
ನೀಡಲು ಸಕ್ಷಮವಾಗಿರುವುದಕ್ಕಾಗಿ, ಭಾರತ ಸರ್ಕಾರದ (ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ) ಪತ್ರ ಸಂಖ್ಯೆ 13.02.74 ಇಎಸ್‌ಸಿಟಿ
(ಎಸ್‌ಸಿಟಿ) ದಿನಾಂಕ 5ನೇ ಆಗಸ್ಟ್ 1975ರಲ್ಲಿ ನಮೂದಿಸಿದ ಪ್ರಾಧಿಕಾರಿಯು, ರಾಷ್ಟ್ರಪತಿಗಳು ಸಂಬಂಧಪಟ್ಟ ಆದೇಶದ ಅಧಿಸೂಚನೆಯನ್ನು
ಹೊರಡಿಸಿದ ಸಮಯದಲ್ಲಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ ವ್ಯಕ್ತಿಯು, ತನ್ನ ಖಾಯಂ ವಾಸ ಸ್ಥಳವನ್ನು ಹೊಂದಿದ್ದ ಸ್ಥಳಕ್ಕೆ
ಸೇರಿದವರೊಬ್ಬರಾಗಿರತಕ್ಕದ್ದು. ಅದೇ ರೀತಿಯಲ್ಲಿ, ಒಂದು ತಾಲ್ಲೂಕಿನ ರೆವಿನ್ಯೂ ಪ್ರಾಧಿಕಾರಿಯು ಇನ್ನೊಂದು ತಾಲ್ಲೂಕಿಗೆ ಸೇರಿದ ವ್ಯಕ್ತಿಗಳಿಗೆ
ಸಂಬಂಧಪಟ್ಟ ಪ್ರಮಾಣ ಪತ್ರವನ್ನು ನೀಡಲು ಸಕ್ಷಮ ಪ್ರಾಧಿಕಾರಿಯಾಗುವುದಿಲ್ಲ.

(ಪ್ರವರ್ಗ - 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)

ನಮೂನೆ - ಇ

(ನಿಯಮ 3ಎ (2) (3) ನೋಡಿ)

ಹಿಂದುಳಿದ ವರ್ಗಗಳಿಗೆ (ಪ್ರವರ್ಗ-1) ಸೇರಿದ ಅಭ್ಯರ್ಥಿಗೆ ನೀಡುವ ಪ್ರಮಾಣ ಪತ್ರ

..... ಗ್ರಾಮ / ಪಟ್ಟಣದ / ನಗರ ನಿವಾಸಿಯಾದ ಶ್ರೀ /
 ಶ್ರೀಮತಿ ಇವರ ಮಗ / ಮಗಳು / ಪತ್ನಿ / ಪತಿಯಾದ
 ಶ್ರೀ / ಶ್ರೀಮತಿ ಇವರು ಹಿಂದುಳಿದ ವರ್ಗಗಳ (ಪ್ರವರ್ಗ)
 ಜಾತಿಯ ಉಪ ಜಾತಿಗೆ ಸೇರಿರುತ್ತಾರೆಂದು
 ಪ್ರಮಾಣೀಕರಿಸಲಾಗಿದೆ.

ಸ್ಥಳ :

ದಿನಾಂಕ :

ತಹಶೀಲ್ದಾರರು

..... ತಾಲ್ಲೂಕು

ಕಛೇರಿಯ ಮೊಹರು

(ಪ್ರವರ್ಗ - 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)

ನಮೂನೆ - ಎಫ್

(ನಿಯಮ 3ಎ (2) (3)ನ್ನು ನೋಡಿ)

ಹಿಂದುಳಿದ ವರ್ಗಗಳಿಗೆ (2ಎ, 2ಬಿ, 3ಎ, 3ಬಿ) ಸೇರಿದ ಅಭ್ಯರ್ಥಿಗಳಿಗೆ ನೀಡುವ ಆದಾಯ ಮತ್ತು
ಜಾತಿ ಪ್ರಮಾಣ ಪತ್ರ

..... ರಲ್ಲಿ ವಾಸವಾಗಿರುವ ಶ್ರೀ / ಶ್ರೀಮತಿ ಇವರ ಮಗ /
 ಮಗಳು / ಪತಿ / ಪತ್ನಿಯಾದ ಶ್ರೀ/ಶ್ರೀಮತಿ/ಕುಮಾರಿ ಇವರು ಮತ್ತು ಆತನ / ಅವಳ ತಂದೆ / ತಾಯಿ /
 ಪೋಷಕರು/ಪತ್ನಿ/ಪತಿಯು, ಸರ್ಕಾರಿ ಆದೇಶಗಳ ಸಂಖ್ಯೆ. ಎಸ್‌ಡಬ್ಲ್ಯೂಡಿ 225 ಬಿಸಿಎ 2000, ದಿನಾಂಕ 30.03.2002ರಲ್ಲಿ ನಿರ್ದಿಷ್ಟ
 ಪಡಿಸಿದ ಮೇಲುಸ್ತರದ (ಕ್ರಿಮಿ ಲೇಯರ್) ವ್ಯಾಪ್ತಿಯಲ್ಲಿ ಬರುವುದಿಲ್ಲವೆಂದು ;

ಅಭ್ಯರ್ಥಿಯಾಗಲಿ ಅಥವಾ ಆತನ / ಆಕೆಯ ತಂದೆ ತಾಯಿ/ಪೋಷಕರಾಗಲಿ / ಪತ್ನಿ / ಪತಿಯಾಗಲಿ, ಸರ್ಕಾರದ ಸೇವೆಯಲ್ಲಿ 1ನೇ
 ದರ್ಜೆಯ ಅಥವಾ 2ನೇ ದರ್ಜೆಯ ಅಧಿಕಾರಿಯಾಗಿಲ್ಲವೆಂದು ;

ಅಥವಾ

ಸಾರ್ವಜನಿಕ ವಲಯ ಉದ್ಯಮದಲ್ಲಿ ತತ್ಸಮಾನವಾದ ಹುದ್ದೆಯನ್ನು ಹೊಂದಿರುವುದಿಲ್ಲ ;

ಅಥವಾ

ಖಾಸಗಿ ನಿಯೋಜಕರ ಕೈಕೆಳಗೆ, 2ನೇ ದರ್ಜೆಯ ಅಧಿಕಾರಿಯ ಸಂಬಳಕ್ಕಿಂತ (ವೇತನ ಶ್ರೇಣಿ ರೂ. 43100-83900/- ಪ್ರಾರಂಭಿಕ ಹಂತ)
 ಕಡಿಮೆಯಿಲ್ಲದ ಸಂಬಳವನ್ನು ಪಡೆಯುವ ನೌಕರನಾಗಿಲ್ಲವೆಂದು

ಅಥವಾ

ಆತನ/ಆಕೆಯ ತಂದೆ ತಾಯಿ/ಪೋಷಕರು/ಪತ್ನಿ/ಪತಿಯ ಆದಾಯವು ಎಂಟು ಲಕ್ಷ ಮೀರುವುದಿಲ್ಲವೆಂದು ;

ಅಥವಾ

ಕರ್ನಾಟಕ ಭೂ ಸುಧಾರಣಾ ಅಧಿನಿಯಮ 1961ರಲ್ಲಿ ನಿಗದಿಪಡಿಸಿರುವಂತೆ ಆತನ/ಆಕೆಯ ತಂದೆ ತಾಯಿ/ಪೋಷಕರು/ಪತ್ನಿ/ಪತಿಯು
 ಮಾರಾಟ ತೆರಿಗೆದಾರನಲ್ಲ ಅಥವಾ ಆತನ/ಆಕೆಯ ತಂದೆ ತಾಯಿ/ಪೋಷಕರು/ಪತ್ನಿ/ಪತಿಯು ಅಥವಾ ಇವರಿಬ್ಬರೂ 10 ಯುನಿಟ್‌ಗಿಂತ ಹೆಚ್ಚಿನ
 ಕೃಷಿ ಭೂಮಿ ಅಥವಾ 25 ಎಕರೆಗಳಿಗಿಂತ ಹೆಚ್ಚಿನ ಪ್ಲಾಂಟೇಶನ್ ಭೂಮಿಯನ್ನು ಹೊಂದಿರುವುದಿಲ್ಲವೆಂದು ಪ್ರಮಾಣೀಕರಿಸಲಾಗಿದೆ. ಸರ್ಕಾರಿ
 ಆದೇಶ ಸಂಖ್ಯೆ. ಎಸ್‌ಡಬ್ಲ್ಯೂಡಿ 225 ಬಿಸಿಎ 2000, ದಿನಾಂಕ 30.03.2002ರ ಅನ್ವಯ ಶ್ರೀ/ಶ್ರೀಮತಿ/ಕುಮಾರಿ
 ಇವರು ಜಾತಿಗೆ ಸೇರಿದ ಉಪಜಾತಿಯವರಾಗಿದ್ದು ಸರ್ಕಾರಿ ಆದೇಶ ಸಂಖ್ಯೆ.
 ಎಸ್‌ಡಬ್ಲ್ಯೂಡಿ 225 ಬಿಸಿಎ 2000, ದಿನಾಂಕ 30.03.2002ರ ಅನ್ವಯ ಹಿಂದುಳಿದ ವರ್ಗಗಳ ಪ್ರವರ್ಗ (2ಎ, 2ಬಿ,
 3ಎ, 3ಬಿ) ಸೇರಿರುತ್ತಾರೆ.

ಸ್ಥಳ :

ದಿನಾಂಕ :

ತಹಶೀಲ್ದಾರರು

..... ತಾಲ್ಲೂಕು

ಕಛೇರಿಯ ಮೊಹರು

ನಮೂನೆ-1

ಜನರಲ್ ಮೆರಿಟ್ ಅಭ್ಯರ್ಥಿಗಳು ಮೇಲುಸ್ತರಕ್ಕೆ ಸೇರಿಲ್ಲವೆಂದು, ದೃಢೀಕರಿಸಿ ಗ್ರಾಮೀಣ ಮೀಸಲಾತಿಯನ್ನು
ಕೋರಲು ಸಲ್ಲಿಸಬೇಕಾದ ಪ್ರಮಾಣ ಪತ್ರ
(ಜನರಲ್ ಮೆರಿಟ್ ಅಭ್ಯರ್ಥಿಗಳು ಭರ್ತಿ ಮಾಡಬೇಕಾದ ನಮೂನೆ)

ಇವರಿಗೆ:

ತಹಶೀಲ್ದಾರರು,

..... ತಾಲ್ಲೂಕು,

..... ಜಿಲ್ಲೆ.

ಮಾನ್ಯರೇ,

ಶ್ರೀ / ಶ್ರೀಮತಿ ಎಂಬುವವರ ಮಗ/ಮಗಳು/ಪತಿ/ಪತ್ನಿ..... ಆದ ನಾನು
ಮೇಲುಸ್ತರದಲ್ಲಿ (Creamy Layer) ಬರುವುದಿಲ್ಲವೆಂದು ನೇರ ನೇಮಕಾತಿಯಲ್ಲಿ ಗ್ರಾಮೀಣ ಅಭ್ಯರ್ಥಿ ಮೀಸಲಾತಿಯನ್ನು
ಪಡೆಯುವುದಕ್ಕಾಗಿ ಪ್ರಮಾಣ ಪತ್ರವನ್ನು ಪಡೆಯಲು ತಮ್ಮಲ್ಲಿ ಈ ಕೆಳಕಂಡ ಮಾಹಿತಿಗಳನ್ನು ಒದಗಿಸುತ್ತಾ ಕೋರುತ್ತೇನೆ.

1. ಅಭ್ಯರ್ಥಿಯ ಹೆಸರು ಮತ್ತು ಉದ್ಯೋಗ :
2. ಅಭ್ಯರ್ಥಿಯ ಸ್ವಂತ ಸ್ಥಳ ಗ್ರಾಮ :
ತಾಲ್ಲೂಕು :
ಜಿಲ್ಲೆ :
3. ಅಭ್ಯರ್ಥಿಯು ಹುಟ್ಟಿದ ದಿನಾಂಕ ವಯಸ್ಸು ಮತ್ತು ಹುಟ್ಟಿದ ಸ್ಥಳ :
4. ಅಭ್ಯರ್ಥಿಯ ತಂದೆ/ತಾಯಿ/ಪೋಷಕರ ಪತಿಯ/ಪತ್ನಿಯ ಹೆಸರು ಮತ್ತು ಉದ್ಯೋಗ:
(ಉದ್ಯೋಗವು ಸರ್ಕಾರಿ/ಅರೆ ಸರ್ಕಾರಿ/ಸಾರ್ವಜನಿಕ ಉದ್ಯಮ/ಖಾಸಗಿ)
5. ಅಭ್ಯರ್ಥಿಯ ಪ್ರಸ್ತುತ ವಿಳಾಸ :
(ಸ್ಪಷ್ಟವಾಗಿ ನಮೂದಿಸುವುದು)
6. ಅಭ್ಯರ್ಥಿಯ ಖಾಯಂ ವಿಳಾಸ :
7. ಅಭ್ಯರ್ಥಿಯ ಶಾಲಾ ಶಿಕ್ಷಣದ ವ್ಯಾಸಂಗ ಮಾಡಿದ ಶಾಲೆಗಳ ವಿವರಗಳು
ಪ್ರಾಥಮಿಕ
ಮಾಧ್ಯಮಿಕ
ಪ್ರೌಢ
8. ಅಭ್ಯರ್ಥಿಯ ಹಾಗೂ ಅಭ್ಯರ್ಥಿಯ ತಂದೆ/ತಾಯಿ/ಪೋಷಕರ (ತಂದೆ/ತಾಯಿ ಜೀವಂತವಿಲ್ಲದಿದ್ದರೆ) ಇವರ ಒಟ್ಟು ವಾರ್ಷಿಕ
ಆದಾಯ ಎಲ್ಲಾ ಮೂಲಗಳಿಂದ :
1) ವೇತನ ಶ್ರೇಣಿ
2) ಜಮೀನಿನ ವಿವರ
3) ಇತರ ಮೂಲಗಳು
9. ಆದಾಯ ತೆರಿಗೆ ಪಾವತಿದಾರರೇ ?
10. ಸಂಪತ್ತು ತೆರಿಗೆ ಪಾವತಿದಾರರೇ ?
11. ಮಾರಾಟ ತೆರಿಗೆ ಪಾವತಿದಾರರೇ ?

ನಮೂನೆ-1

ಜನರಲ್ ಮೆರಿಟ್ ಅಭ್ಯರ್ಥಿಗಳು ಮೇಲುಸ್ತರಕ್ಕೆ ಸೇರಿಲ್ಲವೆಂದು, ದೃಢೀಕರಿಸಿ ಗ್ರಾಮೀಣ ಮೀಸಲಾತಿಯನ್ನು
ಕೋರಲು ಸಲ್ಲಿಸಬೇಕಾದ ಪ್ರಮಾಣ ಪತ್ರ
(ಜನರಲ್ ಮೆರಿಟ್ ಅಭ್ಯರ್ಥಿಗಳು ಭರ್ತಿ ಮಾಡಬೇಕಾದ ನಮೂನೆ)

ಇವರಿಗೆ:

ತಹಶೀಲ್ದಾರರು,

..... ತಾಲ್ಲೂಕು,

..... ಜಿಲ್ಲೆ.

ಮಾನ್ಯರೆ,

ಶ್ರೀ / ಶ್ರೀಮತಿ ಎಂಬುವವರ ಮಗ/ಮಗಳು/ಪತಿ/ಪತ್ನಿ..... ಆದ ನಾನು
ಮೇಲುಸ್ತರದಲ್ಲಿ (Creamy Layer) ಬರುವುದಿಲ್ಲವೆಂದು ನೇರ ನೇಮಕಾತಿಯಲ್ಲಿ ಗ್ರಾಮೀಣ ಅಭ್ಯರ್ಥಿ ಮೀಸಲಾತಿಯನ್ನು
ಪಡೆಯುವುದಕ್ಕಾಗಿ ಪ್ರಮಾಣ ಪತ್ರವನ್ನು ಪಡೆಯಲು ತಮ್ಮಲ್ಲಿ ಈ ಕೆಳಕಂಡ ಮಾಹಿತಿಗಳನ್ನು ಒದಗಿಸುತ್ತಾ ಕೋರುತ್ತೇನೆ.

1. ಅಭ್ಯರ್ಥಿಯ ಹೆಸರು ಮತ್ತು ಉದ್ಯೋಗ :
2. ಅಭ್ಯರ್ಥಿಯ ಸ್ವಂತ ಸ್ಥಳ ಗ್ರಾಮ :
ತಾಲ್ಲೂಕು :
ಜಿಲ್ಲೆ :
3. ಅಭ್ಯರ್ಥಿಯು ಹುಟ್ಟಿದ ದಿನಾಂಕ ವಯಸ್ಸು ಮತ್ತು ಹುಟ್ಟಿದ ಸ್ಥಳ :
4. ಅಭ್ಯರ್ಥಿಯ ತಂದೆ/ತಾಯಿ/ಪೋಷಕರ ಪತಿಯ/ಪತ್ನಿಯ ಹೆಸರು ಮತ್ತು ಉದ್ಯೋಗ:
(ಉದ್ಯೋಗವು ಸರ್ಕಾರಿ/ಅರೆ ಸರ್ಕಾರಿ/ಸಾರ್ವಜನಿಕ ಉದ್ಯಮ/ಖಾಸಗಿ)
5. ಅಭ್ಯರ್ಥಿಯ ಪ್ರಸ್ತುತ ವಿಳಾಸ :
(ಸ್ಪಷ್ಟವಾಗಿ ನಮೂದಿಸುವುದು)
6. ಅಭ್ಯರ್ಥಿಯ ಖಾಯಂ ವಿಳಾಸ :
7. ಅಭ್ಯರ್ಥಿಯ ಶಾಲಾ ಶಿಕ್ಷಣದ ವ್ಯಾಸಂಗ ಮಾಡಿದ ಶಾಲೆಗಳ ವಿವರಗಳು
ಪ್ರಾಥಮಿಕ
ಮಾಧ್ಯಮಿಕ
ಪ್ರೌಢ
8. ಅಭ್ಯರ್ಥಿಯ ಹಾಗೂ ಅಭ್ಯರ್ಥಿಯ ತಂದೆ/ತಾಯಿ/ಪೋಷಕರ (ತಂದೆ/ತಾಯಿ ಜೀವಂತವಿಲ್ಲದಿದ್ದರೆ) ಇವರ ಒಟ್ಟು ವಾರ್ಷಿಕ
ಆದಾಯ ಎಲ್ಲಾ ಮೂಲಗಳಿಂದ :
1) ವೇತನ ಶ್ರೇಣಿ
2) ಜಮೀನಿನ ವಿವರ
3) ಇತರ ಮೂಲಗಳು
9. ಆದಾಯ ತೆರಿಗೆ ಪಾವತಿದಾರರೇ ?
10. ಸಂಪತ್ತು ತೆರಿಗೆ ಪಾವತಿದಾರರೇ ?
11. ಮಾರಾಟ ತೆರಿಗೆ ಪಾವತಿದಾರರೇ ?

ಸೂಚನೆ-1: ಇದರಲ್ಲಿ ಉಪಯೋಗಿಸಲಾದ “ಸಾಮಾನ್ಯ ನಿವಾಸಿ” ಎಂಬ ಪದವು 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯ 20ನೇ
ಅನುಚ್ಛೇದದಲ್ಲಿನ ಅರ್ಥವನ್ನು ಹೊಂದಿರುತ್ತದೆ.

ಸೂಚನೆ-2: ಪರಿಶೀಲನಾ ಪ್ರಮಾಣ ಪತ್ರ ನೀಡುವ ಅಧಿಕೃತ ಅಧಿಕಾರಿಯು ಸರ್ಕಾರಿ ಆದೇಶ ಸಂಖ್ಯೆ ಎಸ್‌ಡಬ್ಲ್ಯೂಡಿ 251 ಬಿಸಿಎ 94,
ಬೆಂಗಳೂರು, ದಿನಾಂಕ 31.01.1995 ರನ್ವಯ ಮೇಲುಸ್ತರ (Creamy Layer) ದವರನ್ನು ಗುರುತಿಸಲು ನಿಗದಿಪಡಿಸಲಾಗಿರುವ
ಅಂಶಗಳನ್ನು ವಿವರವಾಗಿ ಖಚಿತಪಡಿಸಿಕೊಂಡ ನಂತರವೇ ಪ್ರಮಾಣ ಪತ್ರ ನೀಡತಕ್ಕದ್ದು.

ನಮೂನೆ - ೨

ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ

ಶ್ರೀ / ಶ್ರೀಮತಿ ರವರ ಮಗ/ಮಗಳು/ಪತ್ನಿ/ಶ್ರೀ/ಶ್ರೀಮತಿ/ಕುಮಾರಿ
 ಜಿಲ್ಲೆ ತಾಲ್ಲೂಕು ಗ್ರಾಮದಲ್ಲಿ
 ವಾಸವಾಗಿರುವ ಇವರು ಒಂದನೇ ತರಗತಿಯಿಂದ ತರಗತಿಯವರೆಗೆ ಜಿಲ್ಲೆ
 ತಾಲ್ಲೂಕು ಪಟ್ಟಣ ಶಾಲೆಯಲ್ಲಿ ವ್ಯಾಸಂಗ ಮಾಡಿ
 ವರ್ಷ ನಡೆದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಈ ಶಾಲೆಯು ಅಭ್ಯರ್ಥಿಯು ವ್ಯಾಸಂಗ ಮಾಡಿದ ಅವಧಿಯಲ್ಲಿ
 ಕರ್ನಾಟಕದ ಪೌರ ನಿಗಮಗಳ ಅಧಿನಿಯಮ, 1976 ಅಥವಾ ಕರ್ನಾಟಕ ಪೌರ ಸಭೆಗಳ ಅಧಿನಿಯಮ, 1964ರ ಅಡಿಯಲ್ಲಿ ನಿರ್ದಿಷ್ಟ
 ಪಡಿಸಿದ ಒಂದು ದೊಡ್ಡ ನಗರ ಪ್ರದೇಶ, ಸಣ್ಣ ನಗರ ಪ್ರದೇಶ ಅಥವಾ ಪರಿವರ್ತನೆ ಹಂತದಲ್ಲಿರುವ ಪ್ರದೇಶಗಳ ಹೊರತಾದ ಪ್ರದೇಶದಲ್ಲಿತ್ತು.

ಸ್ಥಳ :

ದಿನಾಂಕ :

ಮುಖ್ಯೋಪಾಧ್ಯಾಯರ ಸಹಿ
 ಮತ್ತು ಸಂಸ್ಥೆಯ ಪೂರ್ಣ ವಿಳಾಸವುಳ್ಳ ಮೊಹರು

ಮೇಲರುಜು
 ಕ್ಷೇತ್ರ ಶಿಕ್ಷಣಾಧಿಕಾರಿ

ಸರ್ಕಾರದ ಸುತ್ತೋಲೆ ಸಂಖ್ಯೆ : ಸಿಆಸುಇ 44 ಸೆನೆನಿ 2001 ದಿನಾಂಕ 27-07-2001

ನಮೂನೆ-3

ಯೋಜನೆಗಳಿಂದ ನಿರ್ವಹಿತರಾದ ಕುಟುಂಬದ ಅಭ್ಯರ್ಥಿ

ಶ್ರೀ/ಶ್ರೀಮತಿ ಎಂಬುವವರ ಮಗ/ಮಗಳು/ಪತ್ನಿ/ಶ್ರೀಮತಿ/ ಕುಮಾರಿ
 ಜಿಲ್ಲೆ ತಾಲ್ಲೂಕು ಗ್ರಾಮದಲ್ಲಿ ವಾಸವಾಗಿರುವ ಇವರು :
 ಇವರ ಕುಟುಂಬದವರ ಅವಲಂಬಿತರಾಗಿದ್ದ ಈ ಕೆಳಕಂಡ ಆಸ್ತಿಯನ್ನು ಯೋಜನೆಗಾಗಿ
 ಇಸವಿಯಂದು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಈ ಮೂಲಕ ಪ್ರಮಾಣೀಕರಿಸಿದೆ :-

- ** ವಾಸಿಸುವ ಮನೆ ಮತ್ತು ತಾವು ಅವಲಂಬಿತರಾಗಿದ್ದ ಅವರ ಕೃಷಿ ಭೂಮಿಯ ಅರ್ಧದಷ್ಟು.
- ** ಯೋಜನೆಗೆ ಮೊದಲು ಭೂಮಿಯನ್ನು ಹೊಂದಿರದೆ : ಯೋಜನೆಯಿಂದ ತಾವು ವಾಸಿಸುವ ಮನೆ :
- ** ತಾವು ಅವಲಂಬಿತರಾಗಿದ್ದ ತಮ್ಮ ಕೃಷಿ ಭೂಮಿಯ ಅರ್ಧದಷ್ಟು ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿ :
- ** ಇತರ ಇನ್ನಾವುದೇ ಪ್ರಕರಣದಲ್ಲಿ ಯೋಜನೆಯಿಂದ ನಿರ್ವಹಿತರಾದವರು.

ಸ್ಥಳ :

ದಿನಾಂಕ :

ಸಹಿ/- ತಹಶೀಲ್ದಾರರು

..... ತಾಲ್ಲೂಕು, ಕಛೇರಿಯ ಮೊಹರು

(** ಅನ್ವಯವಾಗುವ ಐಟಂನ್ನು ಮಾತ್ರ ಪ್ರಮಾಣ ಪತ್ರದಲ್ಲಿ ನಮೂದಿಸತಕ್ಕದ್ದು.)

ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ

ಶ್ರೀ / ಶ್ರೀಮತಿ ರವರ ಮಗ/ಮಗಳು/ಪತ್ನಿ/ಶ್ರೀಮತಿ/ ಕುಮಾರಿ
 ಜಿಲ್ಲೆ ತಾಲ್ಲೂಕು ಗ್ರಾಮದಲ್ಲಿ ವಾಸವಾಗಿರುವ
 ಇವರು ನೇ ತರಗತಿಯಿಂದ ನೇ ತರಗತಿಯವರೆಗೆ ಶೈಕ್ಷಣಿಕ
 ವರ್ಷದಿಂದ ಶೈಕ್ಷಣಿಕ ವರ್ಷದವರೆಗೆ..... ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ
 ಮಾಡಿರುತ್ತಾರೆಂದು ಪ್ರಮಾಣೀಕರಿಸಲಾಗಿದೆ.

ಸ್ಥಳ :

ದಿನಾಂಕ :

ಮುಖ್ಯೋಪಾಧ್ಯಾಯರ ಸಹಿ
 ಮತ್ತು ಸಂಸ್ಥೆಯ ಪೂರ್ಣ ವಿಳಾಸವುಳ್ಳ ಮೊಹರು

ಮೇಲು ರುಜು
 ಕ್ಷೇತ್ರ ಶಿಕ್ಷಣಾಧಿಕಾರಿ, ಕಛೇರಿಯ ಮೊಹರು

ಸೇವಾನಿರತ ಅಭ್ಯರ್ಥಿಗಳಿಗೆ ಮಾತ್ರ/Only for In-service candidates

ಅನುಬಂಧ - 'ಎ' / ANNEXURE - 'A'

ಪ್ರಮಾಣ ಪತ್ರ / CERTIFICATE

ಅರ್ಜಿದಾರನು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರೈಸಿರುವುದನ್ನು ಮತ್ತು ವಾಸ್ತವಾಂಶಗಳು ಆತನ ಸೇವಾ ದಾಖಲೆಗಳಿಗೆ ಹೊಂದಾಣಿಕೆಯಾಗಿರುವುದನ್ನು ಪರಿಶೀಲಿಸಲಾಗಿದೆ. ಈ ಕೆಳಕಂಡ ತಪಾಸಣಾ ಪಟ್ಟಿಯನ್ನು ಕೆಳಗೆ ಸಹಿ ಮಾಡಿರುವವರು ಖುದ್ದಾಗಿ ಪರಿಶೀಲಿಸಿದ್ದಾರೆ.

Verified that the applicant fulfills all eligibility criteria and facts have been tallied from his service records. The check list below has been personally verified by the undersigned.

I (ಎ) ಅಭ್ಯರ್ಥಿಯ ಪೂರ್ಣ ಹೆಸರು _____ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಹುದ್ದೆ _____ ಮತ್ತು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳ _____

(a) The Candidate's Full Name _____. Present post of the candidate _____ and working place of the candidate _____.

(ಬಿ) ಅಭ್ಯರ್ಥಿಯ ಜನ್ಮ ದಿನಾಂಕವು ದಾಖಲೆಗನುಸಾರ _____ ಆಗಿರುತ್ತದೆ. ಆತನ ವಯಸ್ಸು 03.03.2022ಕ್ಕೆ _____ ಇರುತ್ತದೆ.

(b) The Candidate's Date of Birth, as per record is _____. His age as on 03.03.2022 is _____.

(ಸಿ) ಅಭ್ಯರ್ಥಿಯು 03.03.2022ಕ್ಕೆ ಪದವೀಧರನಾಗಿದ್ದಾನೆ. ಅವನು _____ ವಿಶ್ವವಿದ್ಯಾಲಯದಿಂದ _____ ವರ್ಷದಲ್ಲಿ _____ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದಾನೆ.

(c) The candidate is a Graduate as on 03.03.2022. He has passed Examination from _____ University in the year _____. .

(ಡಿ) ಅಭ್ಯರ್ಥಿಯು ದಾಖಲೆ/ಪ್ರಮಾಣ ಪತ್ರಕ್ಕೆನುಸಾರವಾಗಿ _____ ಜಾತಿ/ಸಮುದಾಯ/ಪ್ರವರ್ಗಕ್ಕೆ ಸೇರಿದ್ದಾನೆ.

(d) The candidate belongs to _____ Caste/Group/Category as per Service record/Certificate.

(ಇ) ಅಭ್ಯರ್ಥಿಯು _____ ರಂದು ಪೊಲೀಸ್ ಇಲಾಖೆಗೆ ಸೇರಿದ್ದಾನೆ. ದಿನಾಂಕ:03.03.2022ಕ್ಕೆ ಸಹಾಯಕ ಉಪ ಪೊಲೀಸ್ ನಿರೀಕ್ಷಕರು/ಮುಖ್ಯ ಪೇದೆ/ಪೊಲೀಸ್ ಪೇದೆ ಆಗಿ ಆತನ ಸೇವಾವಧಿಯು _____ ವರ್ಷ _____ ತಿಂಗಳು _____ ದಿನಗಳಾಗಿರುತ್ತದೆ.

(e) The candidate has joined the Police Department on _____. His length of Service as ASI/HC/PC as on 03.03.2022 is _____ Years _____ Months _____ Days.

II ಕಡತ ಲಭ್ಯವಿಲ್ಲದ ಅಥವಾ ಇತರ ಕಾರಣಗಳಿಗಾಗಿ ಕೆಳಕಂಡ ಅಂಶಗಳನ್ನು ಪರಿಶೀಲಿಸಲಾಗಿಲ್ಲ.

For lack of records or otherwise. I am unable to verify the following.

a. ಇಲಾಖಾ ವಿಚಾರಣೆ / Departmental Enquiry.

b. ಅಪರಾಧಗಳಲ್ಲಿ ತೊಡಗಿರುವುದು/ Involvement in Criminal Cases.

c. ಜಾತಿ/ಸಮುದಾಯ/ಪ್ರವರ್ಗ Caste/Group/Category

ಪೊಲೀಸ್ ಸೂಪರಿಂಟೆಂಡೆಂಟ್/ಘಟಕಾಧಿಕಾರಿ

Superintendent of Police/Unit Officer

(with Office Seal)

ಸೇವಾನಿರತ ಅಭ್ಯರ್ಥಿಗಳಿಗೆ ಮಾತ್ರ/Only for In-service candidates

ಅನುಬಂಧ - 'ಬಿ' / ANNEXURE - 'B'

ಘೋಷಣೆ / DECLARATION

ನಾನು ಸೇವಾನಿರತ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಕೆಎಸ್‌ಐಎಸ್‌ಎಫ್) ಹುದ್ದೆಯ ನೇಮಕಾತಿ ಬಗ್ಗೆ ಅಧಿಸೂಚನೆಯಲ್ಲಿ ಅನುಬಂಧಗಳನ್ನು ಗಮನವಿಟ್ಟು ಓದಿದ್ದೇನೆ ಹಾಗೂ ಅವುಗಳಿಗೆ ಬದ್ಧವಾಗಿರುವುದಾಗಿ ಈ ಮೂಲಕ ದೃಢೀಕರಿಸುತ್ತೇನೆ.

I have read the provisions in the Notification regarding the Recruitment to the post of Inservice Police Sub-Inspector (Men) (KSISF) carefully and I hereby declare to abide by the sub-rules.

- 1) ನನ್ನ ಪೂರ್ಣ ಹೆಸರು _____ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಹುದ್ದೆ _____ ಮತ್ತು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳ _____

My Full Name _____ working as _____ and place of working _____.

- 2) ನನ್ನ ಜನ್ಮ ದಿನಾಂಕ _____ ಆಗಿರುತ್ತದೆ. ಅದು _____ ದಾಖಲೆಯನ್ನು ಆಧರಿಸಿರುತ್ತದೆ. 03.03.2022ಕ್ಕೆ ನನ್ನ ವಯಸ್ಸು _____ ಇರುತ್ತದೆ.

My date of birth is _____. My age as on 03.03.2022 is _____. It is supported by _____ Document.

- 3) 03.03.2022ಕ್ಕೆ ನಾನು ಪದವೀಧರನಾಗಿದ್ದು _____ ವಿಶ್ವವಿದ್ಯಾಲಯದಿಂದ _____ ವರ್ಷದಲ್ಲಿ _____ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದೇನೆ. ಅದಕ್ಕೆ ಆಧಾರವಾಗಿ _____ ದಾಖಲೆ ಇರುತ್ತದೆ.

I am a Graduate as on 03.03.2022. I have passed _____ Examination from _____ University in _____ Year. The supporting document is _____.

- 4) ನಾನು _____ ಜಾತಿ/ಸಮುದಾಯ/ಪ್ರವರ್ಗಕ್ಕೆ ಸೇರಿದ್ದೇನೆ. ಅದಕ್ಕೆ ಆಧಾರವಾಗಿ _____ ದಾಖಲೆ ಇರುತ್ತದೆ.

I belong to _____ Caste/Group/Category. The supporting document is _____.

- 5) ನಾನು _____ ರಂದು ಪೊಲೀಸ್ ಇಲಾಖೆಗೆ ಸೇರಿದೆ. 03.03.2022ಕ್ಕೆ ನನ್ನ ಸೇವಾವಧಿಯು _____ ವರ್ಷ _____ ತಿಂಗಳು _____ ದಿನಗಳಾಗಿರುತ್ತದೆ.

I joined the Police Department on _____. My length of Service as on 03.03.2022 is _____ years _____ months _____ days.

- 6) ನಾನು ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಬಾಗಿರಾಗಿರುವುದಿಲ್ಲವೆಂದು ಹಾಗೂ ನನ್ನ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರುವುದಿಲ್ಲವೆಂದು ಘೋಷಿಸುತ್ತೇನೆ.

I declare that I have neither been involved in any Criminal case nor any Departmental Enquiry is pending against me.

ಮೇಲೆ ಹೇಳಿದ ವಿವರಗಳು ನಿಜವೆಂದು ನಾನು ಈ ಮೂಲಕ ಘೋಷಿಸುತ್ತೇನೆ. ಯಾವುದೇ ಮಾಹಿತಿಯು ಪರೀಕ್ಷೆ/ಸಂದರ್ಶನ/ನೇಮಕಾತಿ ಮುಂಚೆ, ಸಂದರ್ಭ ಅಥವಾ ತರುವಾಯ ಸುಳ್ಳು ಅಥವಾ ತಪ್ಪೆಂದು ಕಂಡು ಬಂದ ಸಂದರ್ಭದಲ್ಲಿ ಅಥವಾ ಅನರ್ಹತೆ ಪತ್ತೆಯಾದ ಸಂದರ್ಭದಲ್ಲಿ ನನ್ನ ವಿರುದ್ಧ ಕ್ರಮ ಕೈಗೊಳ್ಳಬಹುದಾಗಿದೆಯೆಂದು ನನಗೆ ತಿಳಿದಿರುತ್ತದೆ.

I hereby declare that the above information is true. I am aware that I am liable for action against me in the event of any information being found false or incorrect or ineligibility being detected before, during or after the examination/interview/appointment.

ಅಲ್ಲದೆ ಇದೇ ಬಗೆಯ ಪರೀಕ್ಷೆಗೆ ಹಾಜರಾಗದಂತೆ ನಾನು ತತ್ಸಮಾನ ಪರೀಕ್ಷೆಯಿಂದ ಉಚ್ಛಾಟಿಸಲ್ಪಟ್ಟಿಲ್ಲವೆಂದು ಸಹ ಘೋಷಿಸುತ್ತೇನೆ.

I further declare that I have not been debarred from appearing for any similar examination.

Date/ ದಿನಾಂಕ:

Place/ ಸ್ಥಳ:

ಅಭ್ಯರ್ಥಿಯ ಪೂರ್ಣ ಸಹಿ

Signature of the candidate

ಈ ಕೆಳಗೆ ನಮೂದಿಸಿರುವ ಖಾಲಿ ಹುದ್ದೆಗಳ ಸಂಖ್ಯೆ ತಾತ್ಕಾಲಿಕವಾಗಿದ್ದು, ಅವಶ್ಯಕತೆ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ಬದಲಾವಣೆಗೊಳಪಟ್ಟಿರುತ್ತದೆ

ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಕೆಎಸ್‌ಐಎಸ್‌ಎಫ್) (ಪುರುಷ ಮತ್ತು ಮಹಿಳಾ ಹಾಗೂ ತೃತೀಯ ಲಿಂಗ) ಹಾಗೂ ಸೇವೆಯಲ್ಲಿರುವವರ (ಮಿಕ್ಕುಳಿದ) ಖಾಲಿ ಹುದ್ದೆಗಳ ವರ್ಗೀಕರಣ ಈ ಕೆಳಕಂಡಂತಿದೆ:

i) ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಕೆಎಸ್‌ಐಎಸ್‌ಎಫ್) (ಪುರುಷ ಮತ್ತು ತೃತೀಯ ಲಿಂಗ) (ಮಿಕ್ಕುಳಿದ)-41 ಖಾಲಿ ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:

ವರ್ಗ	ಒಟ್ಟು ಹುದ್ದೆಗಳ ಸಂಖ್ಯೆ	ತೃತೀಯ ಲಿಂಗ	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ ವರ್ಗ	21	01	06	02	01	01	10
ಪರಿಶಿಷ್ಟ ಜಾತಿ	06	-	02	-	01	01	02
ಪರಿಶಿಷ್ಟ ಪಂಗಡ	01	-	-	-	-	-	01
ಪ್ರವರ್ಗ-1	01	-	-	01	-	-	-
ಪ್ರವರ್ಗ-2ಎ	07	-	02	-	01	01	03
ಪ್ರವರ್ಗ-2ಬಿ	01	-	-	01	-	-	-
ಪ್ರವರ್ಗ-3ಎ	02	-	01	01	-	-	-
ಪ್ರವರ್ಗ-3ಬಿ	02	-	-	-	-	-	02
ಒಟ್ಟು	41	01	11	05	03	03	18

ii) ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಕೆಎಸ್‌ಐಎಸ್‌ಎಫ್) (ಮಹಿಳಾ ಮತ್ತು ತೃತೀಯ ಲಿಂಗ) (ಮಿಕ್ಕುಳಿದ)- 13 ಖಾಲಿ ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:

ವರ್ಗ	ಒಟ್ಟು ಹುದ್ದೆಗಳ ಸಂಖ್ಯೆ	ತೃತೀಯ ಲಿಂಗ	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ ವರ್ಗ	07	01	02	-	01	01	02
ಪರಿಶಿಷ್ಟ ಜಾತಿ	02	-	01	-	-	-	01
ಪರಿಶಿಷ್ಟ ಪಂಗಡ	-	-	-	-	-	-	-
ಪ್ರವರ್ಗ-1	01	-	-	-	-	-	01
ಪ್ರವರ್ಗ-2ಎ	02	-	01	-	-	-	01
ಪ್ರವರ್ಗ-2ಬಿ	01	-	-	-	-	-	01
ಪ್ರವರ್ಗ-3ಎ	-	-	-	-	-	-	-
ಪ್ರವರ್ಗ-3ಬಿ	-	-	-	-	-	-	-
ಒಟ್ಟು	13	01	04	-	01	01	06

iii) ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಕೆಎಸ್‌ಐಎಸ್‌ಎಫ್) (ಪುರುಷ) ಸೇವಾನಿರತ (ಮಿಕ್ಕುಳಿದ)- 07 ಖಾಲಿ ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:

ವರ್ಗ	ಒಟ್ಟು ಹುದ್ದೆಗಳ ಸಂಖ್ಯೆ	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ ವರ್ಗ	03	01	-	-	-	02
ಪರಿಶಿಷ್ಟ ಜಾತಿ	02	-	-	-	-	02
ಪರಿಶಿಷ್ಟ ಪಂಗಡ	-	-	-	-	-	-
ಪ್ರವರ್ಗ-1	-	-	-	-	-	-
ಪ್ರವರ್ಗ-2ಎ	02	01	-	-	-	01
ಪ್ರವರ್ಗ-2ಬಿ	-	-	-	-	-	-
ಪ್ರವರ್ಗ-3ಎ	-	-	-	-	-	-
ಪ್ರವರ್ಗ-3ಬಿ	-	-	-	-	-	-
ಒಟ್ಟು	07	02	-	-	-	05

iv) ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಕೆಎಸ್‌ಐಎಸ್‌ಎಫ್) (ಮಹಿಳಾ) ಸೇವಾನಿರತ (ಮಿಕ್ಕುಳಿದ)-02 ಖಾಲಿ ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:

ವರ್ಗ	ಒಟ್ಟು ಹುದ್ದೆಗಳ ಸಂಖ್ಯೆ	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕರು	ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿ	ಕನ್ನಡ ಮಾಧ್ಯಮ	ಇತರರು
ಸಾಮಾನ್ಯ ವರ್ಗ	01	-	-	-	-	01
ಪರಿಶಿಷ್ಟ ಜಾತಿ	-	-	-	-	-	-
ಪರಿಶಿಷ್ಟ ಪಂಗಡ	01	-	-	-	-	01
ಪ್ರವರ್ಗ-1	-	-	-	-	-	-
ಪ್ರವರ್ಗ-2ಎ	-	-	-	-	-	-
ಪ್ರವರ್ಗ-2ಬಿ	-	-	-	-	-	-
ಪ್ರವರ್ಗ-3ಎ	-	-	-	-	-	-
ಪ್ರವರ್ಗ-3ಬಿ	-	-	-	-	-	-
ಒಟ್ಟು	02	-	-	-	-	02

ಟಿಪ್ಪಣಿ: ಗ್ರಾಮೀಣ, ಮಾಜಿ ಸೈನಿಕರು, ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿ, ಕನ್ನಡ ಮಾಧ್ಯಮ ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಅಂತಹ ಖಾಲಿ ಹುದ್ದೆಗಳನ್ನು ಮೇಲೆ ನಮೂದಿಸಿರುವ ಅದೇ ಪ್ರವರ್ಗದ ಇತರ ಅಭ್ಯರ್ಥಿಗಳಿಂದ ತುಂಬಲಾಗುವುದು.

ಸಹಿ/-

ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್,
ಐಎಸ್‌ಡಿ, ಬೆಂಗಳೂರು.

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ,
ಕಂದಾಯ ಭವನ, 7ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-560 009
ಅಧಿಸೂಚನೆ

No. KSAT/EST(1)/RCT-DAL/5/2022

DATED: 09-02-2022

1) ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಕಛೇರಿಯಲ್ಲಿ ಪ್ರಸ್ತುತ ಖಾಲಿ ಇರುವ ಉಳಿದ ಮೂಲ ವೃಂದದ ಸಮೂಹ 'ಡಿ' ಗೆ ಸೇರಿದ ಕೆಳಕಂಡ ದಲಾಯತ್ ಹುದ್ದೆಗಳನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ (ನೇಮಕಾತಿ) ನಿಯಮಗಳು, 1993 ಮತ್ತು ಅದರಡಿ ಕಾಲಕಾಲಕ್ಕೆ ತಿದ್ದುಪಡಿ ಮಾಡಿರುವಂತೆ ಮತ್ತು ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977 ರನ್ವಯ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ :-

2) ಹುದ್ದೆಗಳ ವಿವರ:-

ಉಳಿದ ಮೂಲ ವೃಂದದ ದಲಾಯತ್ ಹುದ್ದೆಗಳ ಮೀಸಲಾತಿ ವಿವರ :-

ಮೀಸಲಾತಿ ವಿವರ	ಇತರೆ	ಮಹಿಳೆ	ಗ್ರಾಮೀಣ	ಯೋಜನಾ ನಿರಾಶ್ರಿತ	ಮಾಜಿ ಸೈನಿಕ	ಒಟ್ಟು
ಸಾಮಾನ್ಯ ಅರ್ಹತೆ	-	01	01	01	-	03
ಪರಿಶಿಷ್ಟ ಜಾತಿ	-	-	-	-	01	01
ಪರಿಶಿಷ್ಟ ಪಂಗಡ	-	-	01	-	-	01
ಪ್ರವರ್ಗ-2ಎ	-	01	-	-	-	01
ಪ್ರವರ್ಗ-3ಎ	-	-	01	-	-	01
ಒಟ್ಟು ಹುದ್ದೆಗಳು						07

ವಿಶೇಷ ಸೂಚನೆ: ಮೇಲ್ಕಂಡಂತೆ ಸಮತಳ ಮೀಸಲಾತಿಯಲ್ಲಿ ಸೂಚಿಸಲಾಗಿರುವ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಮೀಸಲಿರಿಸಿರುವ ಹುದ್ದೆ ಹಾಗೂ ಯೋಜನಾ ನಿರಾಶ್ರಿತ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಹುದ್ದೆಯನ್ನು ಅರ್ಹ ಅಭ್ಯರ್ಥಿಗಳು ದೊರೆಯದೇ ಇದ್ದಲ್ಲಿ, ಆಯಾ ಪ್ರವರ್ಗದ ಇತರೆ ಅರ್ಹ ಅಭ್ಯರ್ಥಿಗಳಿಂದ ಸದರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

3) ವೇತನ ಶ್ರೇಣಿ: ರೂ. 17000-400-18600-450-20400-500-22400-550-24600-600-27000-650-28950.

4) ಶೈಕ್ಷಣಿಕ ವಿದ್ಯಾರ್ಹತೆ: 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ.

5) ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 25-02-2022 ಆಗಿರುತ್ತದೆ.

6) ಸೂಚನೆ:-

(1) ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅಧಿಕೃತ ವೆಬ್‌ಸೈಟ್ www.ksat.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ ಸಲ್ಲಿಸತಕ್ಕದ್ದು. ಮಂಡಳಿಯು ನಿಗದಿಪಡಿಸಿರುವ ನಮೂನೆಯಲ್ಲಿಯೇ ಅರ್ಜಿ ಸಲ್ಲಿಸಬೇಕು. ಇತರೆ ಯಾವುದೇ ನಮೂನೆಗಳಲ್ಲಾಗಲೀ ಅಥವಾ ಬೆರಳಚ್ಚು/ಛಾಯಾ (ಜೆರಾಕ್ಸ್) ಪ್ರತಿ ಮಾಡಿರುವ, ಕೈ ಬರಹದಿಂದ ಸಲ್ಲಿಸಲ್ಪಡುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

(೨) ಭರ್ತಿ ಮಾಡಿದ ಅರ್ಜಿಗಳನ್ನು ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, ೭ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-೫೬೦ ೦೦೯, ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸತಕ್ಕದ್ದು.

(೩) ಅರ್ಜಿ ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಮತ್ತು ನಿಗದಿತ ಸಮಯದ ನಂತರ ಬರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

೭) ನಿಗದಿತ ಶುಲ್ಕ:- ಶುಲ್ಕ ಪಾವತಿ ಮಾಡುವ ವಿವರ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-೧ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿವಿದೆ. ಇತರೆ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.೧೫೦/- (ಒಂದುನೂರ ಐವತ್ತು ರೂಪಾಯಿ) ಗಳನ್ನು ಐಪಿಒ/ಡಿಡಿ ಮೂಲಕ “ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, ೭ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-೫೬೦ ೦೦೯” (Registrar, K.S.A.T., 7th Floor, Kandaya Bhavana, K.G.Road, Bengaluru) ಇವರ ಪದನಾಮಕ್ಕೆ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಲಗತ್ತಿಸತಕ್ಕದ್ದು.

೮) ವಯೋಮಿತಿ:

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ ೧೮ ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಮತ್ತು ಈ ಕೆಳಗಿನ ಗರಿಷ್ಠ ವಯೋಮಿತಿಯನ್ನು ಮೀರಬಾರದು.

ಸಾಮಾನ್ಯ ವರ್ಗ	೩೫ ವರ್ಷಗಳು
ಪ.ಜಾ/ಪ.ಪಂ/ಪ್ರ-೧	೪೦ ವರ್ಷಗಳು
೨ಎ, ೨ಬಿ, ೩ಎ, ೩ಬಿ	೩೮ ವರ್ಷಗಳು

ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, ೧೯೭೭ರ ನಿಯಮ ೬ ರಂತೆ ವಯೋಮಿತಿಯನ್ನು ಅದರಲ್ಲಿ ತಿಳಿಸಿರುವ ಮಟ್ಟಿಗೆ ಸಂಬಂಧಪಟ್ಟ ದಾಖಲೆ ಒದಗಿಸಿದಲ್ಲಿ ಹೆಚ್ಚಿಸಲಾಗುವುದು/ಸಡಿಲಿಸಲಾಗುವುದು.

೯) ಈ ಕೆಳಗಿನ ಸಂದರ್ಭಗಳಲ್ಲಿ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಕೆಳಗೆ ತಿಳಿಸಿರುವಷ್ಟರ ಮಟ್ಟಿಗೆ ಹೆಚ್ಚಿಸಲಾಗುವುದು :-

(ಅ) ಅಭ್ಯರ್ಥಿಯು ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಯಾದ ಅಥವಾ ರಾಜ್ಯ ಅಧಿನಿಯಮದ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಗೊಂಡು ಕರ್ನಾಟಕ ರಾಜ್ಯ ಸರ್ಕಾರದ ಸ್ವಾಮ್ಯ ಅಥವಾ ನಿಯಂತ್ರಣದಲ್ಲಿರುವ ನಿಗಮದಲ್ಲಿ ಹುದ್ದೆ ಹೊಂದಿರುವ ಅಥವಾ ಹಿಂದೆ ಹೊಂದಿದ್ದಲ್ಲಿ ಗರಿಷ್ಠ ವಯೋಮಿತಿಯನ್ನು ಅವನು/ಅವಳು ಎಷ್ಟು ವರ್ಷಗಳ ಅವಧಿಗೆ ಆ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದರೋ ಅಥವಾ ಹಿಂದೆ ಸಲ್ಲಿಸಿದ್ದರೋ ಅಷ್ಟು ವರ್ಷಗಳು ಅಥವಾ ೧೦ ವರ್ಷಗಳ ಅವಧಿ ಅದರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು.

(ಆ) ಅಭ್ಯರ್ಥಿಯು ಮಾಜಿ ಸೈನಿಕನಾಗಿದ್ದಲ್ಲಿ ಅವನು ಕೇಂದ್ರ ಸಶಸ್ತ್ರ ದಳದಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವನೋ ಅಷ್ಟು ವರ್ಷಗಳಿಗೆ ಮೂರು ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳು. (ಈ ಉಪ ಕಂಡಿಕೆಗೆ ಸಂಬಂಧಿಸಿದ ವಿವರಣೆಗಳಿಗೆ ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, ೧೯೭೭ರ ನಿಯಮ ೨ ಮತ್ತು ೯ ರನ್ವಯ ಅರ್ಥೈಸಿಕೊಳ್ಳುವುದು).

(ಇ) ಅಭ್ಯರ್ಥಿಗಳು ನ್ಯಾಷನಲ್ ಕ್ಯಾಡೆಟ್ ಕಾರ್ಪ್ಸ್ (ಎನ್‌ಸಿಸಿ) ನಲ್ಲಿ ಪೂರ್ಣಕಾಲಿಕ ಪರಿವೀಕ್ಷಕರಾಗಿ ಸೇವೆ ಸಲ್ಲಿಸಿ ಬಿಡುಗಡೆಯಾಗಿರುವ ವ್ಯಕ್ತಿಯಾಗಿದ್ದರೆ ಅಂತಹ ಕ್ಯಾಡೆಟ್ ಪರಿವೀಕ್ಷಕನಾಗಿ ಅವನು/ಅವಳು ಸೇವೆ ಸಲ್ಲಿಸಿದಷ್ಟು ವರ್ಷಗಳು.

(ಈ) ಅಭ್ಯರ್ಥಿಯು ರಾಜ್ಯ ಸರ್ಕಾರದಿಂದ ಪುರಸ್ಕೃತವಾದ ಗ್ರಾಮೀಣ ಔದ್ಯಮೀಕರಣ ಯೋಜನೆಯ ಮೇರೆಗೆ ನೇಮಕಗೊಂಡ ಗ್ರಾಮ ಸಮೂಹ ಪರಿಶೀಲಕನಾಗಿ ಈಗ ಕೆಲಸ ಮಾಡುತ್ತಿದ್ದರೆ ಅಥವಾ ಹಿಂದೆ ಇದ್ದ ಪಕ್ಷದಲ್ಲಿ ಅವನು/ಅವಳು ಅಂತಹ ಗ್ರಾಮ ಪರಿಶೀಲಕನಾಗಿ ಸೇವೆ ಸಲ್ಲಿಸಿದಷ್ಟು ವರ್ಷಗಳು.

(ಉ) ಅಭ್ಯರ್ಥಿಯು ಅಂಗವಿಕಲನಾಗಿದ್ದರೆ 10 ವರ್ಷಗಳು.

(ಊ) ಅಭ್ಯರ್ಥಿಯು ಕರ್ನಾಟಕ ರಾಜ್ಯದಲ್ಲಿರುವ ಭಾರತ ಸರ್ಕಾರದ ಜನಗಣತಿ ಸಂಸ್ಥೆಯಲ್ಲಿ ಈಗ ಹುದ್ದೆಯನ್ನು ಹೊಂದಿದ್ದರೆ ಅಥವಾ ಹಿಂದೆ ಹೊಂದಿದ್ದ ಪಕ್ಷದಲ್ಲಿ ಗರಿಷ್ಠ ವಯೋಮಿತಿಯನ್ನು ಅವನು/ಅವಳು ಎಷ್ಟು ವರ್ಷಗಳ ಅವಧಿಗೆ ಆ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವರೋ ಅಥವಾ ಈ ಹಿಂದೆ ಸಲ್ಲಿಸಿದ್ದರೋ ಅಷ್ಟು ವರ್ಷಗಳು ಅಥವಾ 5 ವರ್ಷಗಳ ಅವಧಿ ಅದರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು.

(ಋ) ಅಭ್ಯರ್ಥಿಯು ವಿಧವೆಯಾಗಿದ್ದಲ್ಲಿ 10 ವರ್ಷಗಳು.

(ಎ) ಅಭ್ಯರ್ಥಿಯು ಜೀತ ಕಾರ್ಮಿಕನಾಗಿದ್ದ ಪಕ್ಷದಲ್ಲಿ 10 ವರ್ಷಗಳು.

ಉಪಕಂಡಿಕೆ 8ರ ಮೇರೆಗೆ ವಯೋಮಿತಿಯ ಸಡಿಲಿಕೆಯನ್ನು ಕೋರುವ ಅಭ್ಯರ್ಥಿಯು ಜೀತ ಕಾರ್ಮಿಕನಾಗಿದ್ದು, ಸದರಿ ಅಧಿನಿಯಮ ಅಥವಾ 1957ರ ಕರ್ನಾಟಕ ಜೀತ ಕಾರ್ಮಿಕ ಪದ್ಧತಿ ರದ್ದತಿ ನಿಯಮದ ಮೇರೆಗೆ ಜೀತ ಸಾಲವನ್ನು ಸಂದಾಯ ಮಾಡುವ ಹೊಣೆಯಿಂದ ಬಿಡುಗಡೆಯಾಗಿದ್ದಾನೆಂದು ಪ್ರಮಾಣ ಪತ್ರವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ರಿಂದ ಪಡೆದು ಅರ್ಜಿಯೊಂದಿಗೆ ಲಗತ್ತಿಸಬೇಕು.

10) ಜಾತಿ ಮೀಸಲಾತಿ ಪ್ರಮಾಣ ಪತ್ರಗಳು:

ಜಾತಿ ಮೀಸಲಾತಿ ಕೋರಬಯಸುವ

- ಪ.ಜಾ/ಪ.ಪಂ. ಅಭ್ಯರ್ಥಿಗಳು ನಮೂನೆ 'ಡಿ' ಯಲ್ಲಿ
 - ಪ್ರವರ್ಗ-1 ರ ಅಭ್ಯರ್ಥಿಗಳು ನಮೂನೆ 'ಇ' ಯಲ್ಲಿ ಹಾಗೂ
 - 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ನಮೂನೆ 'ಎಫ್' ನಲ್ಲಿ
- ಸಂಬಂಧಿತ ತಹಶೀಲ್ದಾರರವರಿಂದ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ, ಚಾಲ್ತಿಯಲ್ಲಿರುವ ನಮೂನೆಯಲ್ಲಿ, ಪ್ರಮಾಣ ಪತ್ರವನ್ನು ಪಡೆದು ಅರ್ಜಿಯೊಂದಿಗೆ ಲಗತ್ತಿಸತಕ್ಕದ್ದು.

11) ಅರ್ಹತಾ ಷರತ್ತುಗಳು:-

- ಅ) ಭಾರತೀಯ ನಾಗರಿಕನಾಗಿರತಕ್ಕದ್ದು.
- ಆ) ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಅರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯು ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತವಾಗಿರಬೇಕು.
- ಇ) ದೈಹಿಕವಾಗಿ ಅನರ್ಹರಾಗಿದ್ದಾರೆಂಬುದಾಗಿ ವೈದ್ಯಕೀಯ ಮಂಡಳಿಯ ವರದಿಯ ಮೇಲೆ ಅನರ್ಹರೆಂಬುದಾಗಿ ತಿರಸ್ಕರಿಸುವ ಪೂರ್ಣ ವಿವೇಚನೆಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು ಕಾಯ್ದಿರಿಸಿಕೊಂಡಿದೆ ಮತ್ತು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ವಿವೇಚನೆಯು ಯಾವುದೇ ವಿಧದಲ್ಲೂ ಈ ನಿಯಮಗಳ ಮೂಲಕ ಸೀಮಿತವಾಗಿರುವುದಿಲ್ಲ.

- ಈ) ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಜೀವಂತ ಹೆಂಡತಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಯು ಸರ್ಕಾರದ ಪೂರ್ವಾನುಮತಿ ಇಲ್ಲದೆ ನೇಮಕಾತಿಗೆ ಅರ್ಹರಾಗುವುದಿಲ್ಲ.
- ಉ) ನಿಗದಿತ ಶೈಕ್ಷಣಿಕ ಅರ್ಹತೆಯ ಜೊತೆಗೆ ಈ ಮೇಲ್ಕಂಡ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ.

12) ಪ್ರಮುಖವಾದ ಸೂಚನೆಗಳು:

ಅಭ್ಯರ್ಥಿಗಳು ಕೆಳಕಂಡ ಪ್ರಮಾಣ ಪತ್ರಗಳ ಒಂದೊಂದು ಛಾಯಾ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಸಲ್ಲಿಸಲಾದ ಯಾವುದೇ ಪ್ರಮಾಣ ಪತ್ರಗಳನ್ನು ಪರಿಗಣಿಸಲಾಗುವುದಿಲ್ಲ.

- 1) ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರಗಳು.
- 2) ಜನ್ಮ ದಿನಾಂಕವನ್ನು ನಮೂದಿಸಿರುವ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯ ಪ್ರಮಾಣ ಪತ್ರ / ವರ್ಗಾವಣೆ ಪತ್ರ/ಜನನ ದಿನಾಂಕವನ್ನು ತೋರಿಸುವ ಸಂಚಿತ ದಾಖಲೆಯ ಉದ್ಯತಭಾಗ.
- 3) ಸೈನಿಕ ಸೇವೆಯಿಂದ ಬಿಡುಗಡೆಯಾದ/ಮುಕ್ತಿ ಹೊಂದಿದ ಬಗೆಗಿನ ಪ್ರಮಾಣ ಪತ್ರ. (ಮಾಜಿ ಸೈನಿಕ ಮೀಸಲಾತಿ ಕೋರಿದ್ದಲ್ಲಿ)
- 4) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-2ಬಿ, ಪ್ರವರ್ಗ-3ಎ ಮತ್ತು ಪ್ರವರ್ಗ-3ಬಿಗಳ ಮೀಸಲಾತಿ ಪ್ರಮಾಣ ಪತ್ರಗಳು ಪ್ರಸ್ತುತ ಚಾಲ್ತಿಯಲ್ಲಿರುವ ಡಿ, ಇ, ಎಫ್ ನಮೂನೆಗಳಲ್ಲಿ (ಮೀಸಲಾತಿ ಕೋರಿದ್ದಲ್ಲಿ).
- 5) ಅಂಗವಿಕಲ ಮೀಸಲಾತಿ ಅಭ್ಯರ್ಥಿಯ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ).
- 6) ವಿಧವೆಯಾದಲ್ಲಿ ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರ.
- 7) ಜನಗಣತಿ ಕಾರ್ಯದಲ್ಲಿ ಕೆಲಸ ಮಾಡಿರುವ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರ. (ವಯೋಮಿತಿ ಸಡಿಲಿಕೆ ಕೋರಿದ್ದಲ್ಲಿ)
- 8) ಜೀತಮುಕ್ತಿಯ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರ. (ವಯೋಮಿತಿ ಸಡಿಲಿಕೆ ಕೋರಿದ್ದಲ್ಲಿ)

13) ಗ್ರಾಮೀಣ ಅಭ್ಯರ್ಥಿ:

ಗ್ರಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಗಳ ರೀತ್ಯಾ ಗ್ರಾಮೀಣ ಮೀಸಲಾತಿಗೆ ಒಳಪಡುವ ಪ್ರದೇಶಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವವರು ಈ ಮೀಸಲಾತಿಯನ್ನು ಪಡೆಯಲು ಅರ್ಹರು. ಈ ಪ್ರಮಾಣ ಪತ್ರಗಳು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಸಿಂಧುವಾಗಿರಬೇಕು ಮತ್ತು ಪರಿಶೀಲನೆಯ ಸಮಯದಲ್ಲಿ ಹಾಜರುಪಡಿಸತಕ್ಕದ್ದು. ಅದರ ಒಂದು ಛಾಯಾ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸತಕ್ಕದ್ದು.

ಗ್ರಾಮೀಣ ಅಭ್ಯರ್ಥಿ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ನಮೂನೆ-2ರಲ್ಲಿ ಗ್ರಾಮೀಣ ಮೀಸಲಾತಿಯ ಪ್ರಮಾಣ ಪತ್ರವನ್ನು ನಿಗದಿತ ಪ್ರಾಧಿಕಾರಿಗಳಿಂದ ಪಡೆದಿಟ್ಟು ಕೊಂಡಿರತಕ್ಕದ್ದು.

ಗ್ರಾಮೀಣ ಮೀಸಲಾತಿ ಕೋರುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ನಮೂನೆ-2ರ ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರದ ಜೊತೆಗೆ ನಮೂನೆ-1ರಲ್ಲಿ ಅವರು ಮೇಲುಸ್ತರಕ್ಕೆ ಸೇರಿಲ್ಲದಿರುವ ಬಗ್ಗೆ ಪ್ರಮಾಣ ಪತ್ರವನ್ನು ಸಂಬಂಧ ಪಟ್ಟ ತಹಶೀಲ್ದಾರ್‌ರವರಿಂದ ಪಡೆದಿರತಕ್ಕದ್ದು.

ಗ್ರಾಮೀಣ ಮೀಸಲಾತಿ ಕೋರುವ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳ ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರಗಳು ತಿರಸ್ಕೃತಗೊಂಡಲ್ಲಿ ಅವರು ಗ್ರಾಮೀಣ ಮೀಸಲಾತಿಗೆ ಅನರ್ಹರಾಗಿರುತ್ತಾರೆ.

ಸೂಚನೆ: - ಗ್ರಾಮೀಣ ಮೀಸಲಾತಿಗೆ ಸಂಬಂಧಿಸಿದಂತೆ ನಮೂನೆ-2ರ ಪ್ರಮಾಣ ಪತ್ರವನ್ನು ಅಭ್ಯರ್ಥಿಗಳು ತಾವು ವ್ಯಾಸಂಗ ಮಾಡಿದ ಶಾಲೆಯ ಮುಖ್ಯೋಪಾಧ್ಯಾಯರಿಂದ ಪಡೆದು ಅದಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲು ರುಜು ಪಡೆದಿರತಕ್ಕದ್ದು. (ಮೇಲಿನ ನಮೂನೆ-1 ಮತ್ತು 2ರ ಪ್ರಮಾಣ ಪತ್ರಗಳ ನಮೂನೆಗಳನ್ನು ಅರ್ಜಿಯೊಡನೆ ಲಗತ್ತಿಸಿದೆ).

14) ಯೋಜನಾ ನಿರಾಶ್ರಿತ ಅಭ್ಯರ್ಥಿ:

ಯೋಜನೆಗಳಿಂದ ನಿರ್ವಹಿತರಾದ ಕುಟುಂಬದ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಹುದ್ದೆಯನ್ನು ಕ್ಲೇಮು ಮಾಡುವ ಅಭ್ಯರ್ಥಿಗಳು ಸಂಬಂಧಿಸಿದ ತಹಶೀಲ್ದಾರ್ ರವರು ನೀಡಿದ ಪ್ರಮಾಣ ಪತ್ರದ ಒಂದು ಛಾಯಾ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸತಕ್ಕದ್ದು. ಈ ಪ್ರಮಾಣ ಪತ್ರದ ನಮೂನೆಯನ್ನು ಅರ್ಜಿಯೊಡನೆ ಲಗತ್ತಿಸಿದೆ.

15) ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯೊಡನೆ ಪತ್ರ ವ್ಯವಹಾರ:

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು ಅಭ್ಯರ್ಥಿಯ ವಿಚಾರದಲ್ಲಿ ಅಭ್ಯರ್ಥಿಗಳೊಂದಿಗೆ ಯಾವುದೇ ರೀತಿಯ ಪತ್ರ ವ್ಯವಹಾರವನ್ನು ನಡೆಸುವುದಿಲ್ಲ. ವಿಳಾಸ ಬದಲಾವಣೆ ಇದ್ದಲ್ಲಿ ಅಭ್ಯರ್ಥಿಗಳು ಲಿಖಿತ ಮನವಿಯ ಮೂಲಕ ಮಂಡಳಿಯ ಗಮನಕ್ಕೆ ತರತಕ್ಕದ್ದು. ಈ ವಿಳಾಸ ಬದಲಾವಣೆಯನ್ನು ಪರಿಗಣಿಸಲು ಮಂಡಳಿಯು ಪ್ರಯತ್ನಿಸುವುದು. ಆದಾಗ್ಯೂ ಈ ವಿಚಾರದಲ್ಲಿ ಮಂಡಳಿಯು ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಿಲ್ಲ. ಈ ಬಗ್ಗೆ ಅಭ್ಯರ್ಥಿಗಳು ಎಚ್ಚರ ವಹಿಸತಕ್ಕದ್ದು.

ಅಭ್ಯರ್ಥಿಗಳು ಮಂಡಳಿಯೊಡನೆ ಸಂಪರ್ಕಿಸಬೇಕಾದ ಸಂದರ್ಭದಲ್ಲಿ ಅವರ ಮನವಿಯು ಕೆಳಕಂಡ ಮಾಹಿತಿಗಳನ್ನು ಒಳಗೊಂಡಿರಬೇಕು:-

ಅ) ಅಭ್ಯರ್ಥಿಯ ಪೂರ್ಣ ಹೆಸರು (ಬಿಡಿ ಅಕ್ಷರಗಳಲ್ಲಿ)

ಆ) ಹುದ್ದೆಯ ಹೆಸರು

ಇ) ಅರ್ಜಿಯಲ್ಲಿ ನಮೂದಿಸಿರುವ ಅಂಚೆ ವಿಳಾಸ

16) ಇತರೆ ಸೂಚನೆಗಳು:

- 1) ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಅದನ್ನು ಮಡಚುವುದಾಗಲಿ, ಹರಿಯುವುದಾಗಲಿ ಮಾಡದೆ ಹಾಳಾಗದಂತೆ ಎಚ್ಚರ ವಹಿಸತಕ್ಕದ್ದು.
- 2) ಅಭ್ಯರ್ಥಿಗಳು ತಮ್ಮ ಮಾಹಿತಿಗಾಗಿ ಭರ್ತಿ ಮಾಡಿ ಸಲ್ಲಿಸಿದ ಅರ್ಜಿಯ ಒಂದು ಛಾಯಾ ಪ್ರತಿಯನ್ನು ತಮ್ಮೊಂದಿಗೆ ಇಟ್ಟುಕೊಳ್ಳಲು ಸೂಚಿಸಿದೆ.
- 3) ಸೇವೆಯಲ್ಲಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಅವರುಗಳ ನೇಮಕಾತಿ ಪ್ರಾಧಿಕಾರಿಗಳಿಂದ ದೃಢೀಕರಿಸಿ ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಸಲ್ಲಿಸತಕ್ಕದ್ದು. ಕೊನೆಯ ದಿನಾಂಕದ ನಂತರ ಸ್ವೀಕರಿಸಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
- 4) ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕವು ಸಾರ್ವತ್ರಿಕ ರಜಾ ದಿನವಾಗಿ ಘೋಷಿಸಲ್ಪಟ್ಟರೆ ಆ ದಿನಾಂಕದ ಮಾರನೆಯ ಕೆಲಸದ ದಿನವು ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕವಾಗುವುದು.
- 5) ಅಭ್ಯರ್ಥಿಗಳು ನಿಗದಿತ ಕೊನೆಯ ದಿನಾಂಕದವರೆವಿಗೂ ನಿರೀಕ್ಷಿಸದೆ ಮುಂಚಿತವಾಗಿ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.
- 6) ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ಕಡ್ಡಾಯವಾಗಿ ನಮೂದಿಸತಕ್ಕದ್ದು.

17) ದುರ್ನಡತೆ :

ಒಬ್ಬ ಅಭ್ಯರ್ಥಿಯು ನಕಲಿ ವ್ಯಕ್ತಿಯಾಗಿರುವನೆಂದು ಅಥವಾ ಖೋಟಾ ದಸ್ತಾವೇಜು ಅಥವಾ ತಿದ್ದಲಾದ ದಸ್ತಾವೇಜುಗಳನ್ನು ಸಲ್ಲಿಸಿರುವನೆಂದು ಅಥವಾ ತಪ್ಪು ಅಥವಾ ಸುಳ್ಳು ಹೇಳಿಕೆ ನೀಡಿರುವನೆಂದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆಮಾಚಿರುವನೆಂದು ಅಥವಾ ಅವರ ನೇಮಕಾತಿಯ ಸಂಬಂಧದಲ್ಲಿ ಯಾವುದೇ ಇತರ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಬಿಸಿರುವನೆಂದು ಕಂಡುಬಂದಲ್ಲಿ ಅವನು/ಅವಳು ಸ್ವತಃ ಕ್ರಿಮಿನಲ್ ವ್ಯವಹಾರಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡುವುದಲ್ಲದೆ, ಹುದ್ದೆಯ ಆಯ್ಕೆಯಿಂದ ಅಂತಹವರ ಅಭ್ಯರ್ಥಿತನವನ್ನು ರದ್ದುಪಡಿಸಲಾಗುವುದು.

18) ಆಯ್ಕೆ ವಿಧಾನ:

1. ಕರ್ನಾಟಕ ಆಡಳಿತ ನ್ಯಾಯಮಂಡಳಿ (ನೇಮಕಾತಿ) ನಿಯಮಗಳು, 1993 ಕಾಲ ಕಾಲಕ್ಕೆ ತಿದ್ದುಪಡಿಯಾದಂತೆ ಮತ್ತು ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977 ರ ನಿಯಮ (3)ರ ಪ್ರಕಾರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಸಂದರ್ಶನವು ಗರಿಷ್ಠ 30 ಅಂಕಗಳನ್ನು ಒಳಗೊಂಡಿರುತ್ತದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ನೇಮಕಾತಿ ಪ್ರಾಧಿಕಾರದ ತೀರ್ಮಾನವೇ ಅಂತಿಮವಾಗಿರುತ್ತದೆ.
2. ಅಭ್ಯರ್ಥಿಯು ಅರ್ಜಿಯಲ್ಲಿ ತಪ್ಪು ಅಥವಾ ಸುಳ್ಳು ಹೇಳಿಕೆಗಳನ್ನು ನೀಡಿದಲ್ಲಿ ಅಥವಾ ವಾಸ್ತವಿಕ ಮಾಹಿತಿಯನ್ನು ಮರೆಮಾಚಿದಲ್ಲಿ ಅಥವಾ ನೇಮಕಾತಿ ಉದ್ದೇಶಗಳಿಗಾಗಿ ಅನುಚಿತ ಮಾರ್ಗವನ್ನು ಅನುಸರಿಸಿದಲ್ಲಿ ಆಯ್ಕೆಗೆ ಅನರ್ಹರಾಗುವರು.
3. ಭರ್ತಿ ಮಾಡಿದ ಅರ್ಜಿಗಳನ್ನು ವಿಲೇಖನಾಧಿಕಾರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-560 009, ಇವರಿಗೆ ದಿನಾಂಕ: 25-02-2022ರ ಸಂಜೆ 05-00 ಗಂಟೆ ಒಳಗಾಗಿ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸತಕ್ಕದ್ದು.

ಅಧ್ಯಕ್ಷರು ಮತ್ತು ನೇಮಕಾತಿ ಪ್ರಾಧಿಕಾರದ ಆದೇಶದ ಮೇರೆಗೆ

(ಎಸ್.ಕೆ.ವಂಟಗೋಡಿ)

ವಿಲೇಖನಾಧಿಕಾರಿ

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ,
ಬೆಂಗಳೂರು.

ಅನುಬಂಧ-1

(ಪ.ಜಾ. /ಪ.ಪಂ. ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)

ನಮೂನೆ - ಡಿ

(ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ

ನಿಯಮ 3ಎ (2)(3) ನ್ನು ನೋಡಿ)

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ ಅಭ್ಯರ್ಥಿಗಳಿಗೆ ನೀಡುವ ಪ್ರಮಾಣ ಪತ್ರಗಳ ನಮೂನೆ.

ಪ್ರಮಾಣ ಪತ್ರ

----- ರಾಜ್ಯದ / ಕೇಂದ್ರಾಡಳಿತ ಪ್ರದೇಶದ * ----- ಜಿಲ್ಲೆಯ / ವಿಭಾಗದ -----
 ----- ಗ್ರಾಮ/ಪಟ್ಟಣದ * ನಿವಾಸಿಯಾದ ಶ್ರೀ / ಶ್ರೀಮತಿ -----ಎಂಬುವವರ
 ಮಗ/ಮಗಳಾದ ಶ್ರೀ/ ಶ್ರೀಮತಿ ----- ಇವರು ಅನುಸೂಚಿತ ಜಾತಿ/ಅನುಸೂಚಿತ ಬುಡಕಟ್ಟು *
 ಎಂದು ಮಾನ್ಯ ಮಾಡಲಾಗಿರುವ ಜಾತಿ/ಬುಡಕಟ್ಟಿಗೆ * ಸೇರಿರುತ್ತಾರೆಂದು ಪ್ರಮಾಣೀಕರಿಸಲಾಗಿದೆ.

- ಸಂವಿಧಾನ (ಅನುಸೂಚಿತ ಜಾತಿಗಳು) ಆದೇಶ, 1950
- ಸಂವಿಧಾನ (ಅನುಸೂಚಿತ ಬುಡಕಟ್ಟುಗಳು) ಆದೇಶ, 1950
- ಸಂವಿಧಾನ (ಅನುಸೂಚಿತ ಜಾತಿ)(ಕೇಂದ್ರಾಡಳಿತ ಪ್ರದೇಶಗಳು) ಆದೇಶ, 1950
- ಸಂವಿಧಾನ (ಅನುಸೂಚಿತ ಬುಡಕಟ್ಟುಗಳು)(ಕೇಂದ್ರಾಡಳಿತ ಪ್ರದೇಶಗಳು) ಆದೇಶ, 1951
 (ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಪಟ್ಟಿ (ಮಾರ್ಪಾಡು) ಆದೇಶ 1956, ಮುಂಬಯಿ ರಾಜ್ಯ ಪುನರ್ ರಚನಾ ಅಧಿನಿಯಮ, 1960, ಪಂಜಾಬ್ ರಾಜ್ಯ ಪುನರ್ ರಚನಾ ಅಧಿನಿಯಮ, 1966, ಹಿಮಾಚಲ ರಾಜ್ಯ ಅಧಿನಿಯಮ 1970 ಮತ್ತು ಈಶಾನ್ಯ ಪ್ರದೇಶಗಳ (ಪುನರ್ ರಚನಾ ಅಧಿನಿಯಮ, 1971ರ ಮೂಲಕ ತಿದ್ದುಪಡಿಯಾದಂತೆ).
- ಸಂವಿಧಾನ (ಜಮ್ಮು ಮತ್ತು ಕಾಶ್ಮೀರ) ಅನುಸೂಚಿತ ಜಾತಿಗಳ ಆದೇಶ, 1956
- ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ತಿದ್ದುಪಡಿ) ಅಧಿನಿಯಮ, 1976ರ ಮೂಲಕ ತಿದ್ದುಪಡಿಯಾದಂತೆ ಸಂವಿಧಾನ (ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ) ಅನುಸೂಚಿತ ಬುಡಕಟ್ಟುಗಳ ಆದೇಶ, 1959.
- ಸಂವಿಧಾನ (ದಾದರ್ ಮತ್ತು ನಗರ ಹವೇಲಿ) ಅನುಸೂಚಿತ ಜಾತಿಗಳ ಆದೇಶ, 1962
- ಸಂವಿಧಾನ (ಪಾಂಡಿಚೇರಿ) ಅನುಸೂಚಿತ ಜಾತಿಗಳ ಆದೇಶ, 1964
- ಸಂವಿಧಾನ (ಅನುಸೂಚಿತ ಬುಡಕಟ್ಟುಗಳ) (ಉತ್ತರ ಪ್ರದೇಶ) ಆದೇಶ, 1967
- ಸಂವಿಧಾನ (ಗೋವಾ, ದಮನ್ ಮತ್ತು ದೀವ್) ಅನುಸೂಚಿತ ಜಾತಿಬುಡಕಟ್ಟುಗಳ ಆದೇಶ, 1988
- ಸಂವಿಧಾನ (ನಾಗಾಲ್ಯಾಂಡ್) ಅನುಸೂಚಿತ ಬುಡಕಟ್ಟುಗಳ ಆದೇಶ.

ಶ್ರೀ / ಶ್ರೀಮತಿ/ಕುಮಾರಿ * ----- ಮತ್ತು / ಅಥವಾ ಅವನ */ಅವಳ * ಕುಟುಂಬವು -
 ----- ರಾಜ್ಯ/ ಕೇಂದ್ರಾಡಳಿತ ಪ್ರದೇಶದ ----- ಜಿಲ್ಲಾ / ವಿಭಾಗದ * ----- ಗ್ರಾಮ /
 ಪಟ್ಟಣದ ಸಾಮಾನ್ಯ ನಿವಾಸಿ (ಗಳು).

ಸಹಿ:-----

ತಹಸೀಲ್ದಾರರು-----

ಸ್ಥಳ :
 ದಿನಾಂಕ:

ಪದನಾಮ ಕಛೇರಿಯ ಮೊಹರಿನೊಂದಿಗೆ

ರಾಜ್ಯ / ಕೇಂದ್ರಾಡಳಿತ ಪ್ರದೇಶ *

* ಅನ್ವಯವಾಗದಿರುವ ಪದಗಳನ್ನು ದಯವಿಟ್ಟು ಬಿಟ್ಟುಬಿಡಿ/ ಹೊಡೆದು ಹಾಕಿ.

ಸೂಚನೆ: ಇಲ್ಲಿ ಉಪಯೋಗಿಸಿದ “ಸಾಮಾನ್ಯ ನಿವಾಸಿಗಳು” ಎಂಬ ಪದಾವಳಿಯು ಪ್ರಜಾ ಪ್ರಾತಿನಿಧ್ಯ ಅಧಿನಿಮಯ, 1950ರ 20ನೇ ಪ್ರಕರಣದಲ್ಲಿರುವ ಅರ್ಥವನ್ನೇ ಹೊಂದಿರುತ್ತದೆ.

ಭಾರತ ಸರ್ಕಾರದ ಪತ್ರ ಸಂಖ್ಯೆ: ಬಿಸಿ 12028/2/78 ಎಸ್ ಸಿ ಟಿ -1 ಗೃಹಮಂತ್ರಾಲಯದ ಅನುಸಾರವಾಗಿ, ಅಂಥ ಪ್ರಮಾಣ ಪತ್ರಗಳನ್ನು ನೀಡಲು ಸಕ್ಷಮವಾಗಿರುವುದಕ್ಕಾಗಿ, ಭಾರತ ಸರ್ಕಾರದ (ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ) ಪತ್ರ ಸಂಖ್ಯೆ: 13-2-74 ಇಎಸ್‌ಟಿ (ಎಸ್‌ಸಿಟಿ) ದಿನಾಂಕ 5ನೇ ಆಗಸ್ಟ್ 1975ರಲ್ಲಿ ನಮೂದಿಸಿದ ಪ್ರಾಧಿಕಾರಿಯು, ರಾಷ್ಟ್ರಪತಿಗಳು ಸಂಬಂಧಪಟ್ಟ ಅದೇಶದ ಅಧಿಸೂಚನೆಯನ್ನು ಹೊರಡಿಸಿದ ಸಮಯದಲ್ಲಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ ವ್ಯಕ್ತಿಯು, ತನ್ನ ಖಾಯಂ ವಾಸ ಸ್ಥಳವನ್ನು ಹೊಂದಿದ್ದ ಸ್ಥಳಕ್ಕೆ ಸೇರಿದವರೊಬ್ಬರಾಗಿರತಕ್ಕದ್ದು. ಅದೇ ರೀತಿಯಲ್ಲಿ, ಒಂದು ತಾಲ್ಲೂಕಿನ ರೆವಿನ್ಯೂ ಪ್ರಾಧಿಕಾರಿಯು ಇನ್ನೊಂದು ತಾಲ್ಲೂಕಿಗೆ ಸೇರಿದ ವ್ಯಕ್ತಿಗಳಿಗೆ ಸಂಬಂಧಪಟ್ಟ ಪ್ರಮಾಣ ಪತ್ರವನ್ನು ನೀಡಲು ಸಕ್ಷಮ ಪ್ರಾಧಿಕಾರಿಯಾಗಿರುವುದಿಲ್ಲ.

(ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)

ನಮೂನೆ - ಇ

(ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ

ನಿಯಮ 3ಎ (2)(3) ನ್ನು ನೋಡಿ)

ಹಿಂದುಳಿದ ವರ್ಗಗಳಿಗೆ (ಪ್ರವರ್ಗ-1) ಸೇರಿದ ಅಭ್ಯರ್ಥಿಗಳಿಗೆ ನೀಡುವ ಪ್ರಮಾಣ ಪತ್ರ

----- ಗ್ರಾಮ / ಪಟ್ಟಣ / ನಗರದ
ನಿವಾಸಿಯಾದ ಶ್ರೀ / ಶ್ರೀಮತಿ ----- ಇವರ ಮಗ /
ಮಗಳು / ಪತಿ / ಪತ್ನಿಯಾದ ಶ್ರೀ / ಶ್ರೀಮತಿ -----
----- ಇವರು ಹಿಂದುಳಿದ ವರ್ಗಗಳ (ಪ್ರವರ್ಗ-1) -----
ಜಾತಿಯ ----- ಉಪಜಾತಿಗೆ ಸೇರಿರುತ್ತಾರೆಂದು ಪ್ರಮಾಣೀಕರಿಸಲಾಗಿದೆ.

ತಹಸೀಲ್ದಾರರು

ಸ್ಥಳ :
ದಿನಾಂಕ

----- ತಾಲ್ಲೂಕು
ಕಛೇರಿಯ ಮೊಹರು.

(ಪ್ರವರ್ಗ-೨ಎ, ೨ಬಿ, ೩ಎ, ೩ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)

ನಮೂನೆ-ಎಫ್

(ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ

ನಿಯಮ 3ಎ (2)(3) ನ್ನು ನೋಡಿ)

ಪ್ರವರ್ಗ-1ರ ಹೊರತಾಗಿ, ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ನೀಡುವ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ರಲ್ಲಿ ವಾಸವಾಗಿರುವ ಶ್ರೀ / ಶ್ರೀಮತಿ .. ಇವರ ಮಗ / ಮಗಳು / ಪತಿ / ಪತ್ನಿಯಾದ, ಶ್ರೀ / ಶ್ರೀಮತಿ / ಕುಮಾರಿ . ಇವರು ಮತ್ತು ಆತನ / ಅವಳ ತಂದೆ ತಾಯಿ / ಪೋಷಕರು / ಪತ್ನಿ / ಪತಿಯು, ಸರ್ಕಾರಿ ಆದೇಶಗಳ ಸಂಖ್ಯೆ / ಎಸ್ ಡಬ್ಲ್ಯೂಡಿ 225 ಬಿಸಿಎ 2000 ದಿನಾಂಕ: 30-03-2002 ರಲ್ಲಿ ನಿರ್ದಿಷ್ಟಪಡಿಸಿದ ಮೇಲುಸ್ತರದ (ಕ್ರೀಮಿ ಲೇಯರ್) ವ್ಯಾಪ್ತಿಯಲ್ಲಿ ಬರುವುದಿಲ್ಲವೆಂದು :

ಅಭ್ಯರ್ಥಿಯಾಗಲಿ ಅಥವಾ ಆತನ / ಆಕೆಯ ತಂದೆ ತಾಯಿ / ಪೋಷಕರಾಗಲಿ / ಪತ್ನಿ / ಪತಿಯಾಗಲಿ, ಸರ್ಕಾರದ ಸೇವೆಯಲ್ಲಿ 1ನೇ ದರ್ಜೆಯ ಅಥವಾ 2ನೇ ದರ್ಜೆಯ ಅಧಿಕಾರಿ-ಯಾಗಿಲ್ಲವೆಂದು:

ಅಥವಾ

ಸಾರ್ವಜನಿಕ ವಲಯ ಉದ್ಯಮದಲ್ಲಿ ತತ್ಸಮಾನದ ಹುದ್ದೆಯನ್ನು ಹೊಂದಿರುವುದಿಲ್ಲ.

ಅಥವಾ

ಖಾಸಗಿ ನಿಯೋಜಕರ ಕೈ ಕೆಳಗೆ, 2ನೇ ದರ್ಜೆಯ ಅಧಿಕಾರಿಯ ಸಂಬಳಕ್ಕಿಂತ (ವೇತನ ಶ್ರೇಣಿ ರೂ.6000/- - 12000/- ಪ್ರಾರಂಭಿಕ ಹಂತ) ಕಡಿಮೆಯಿಲ್ಲದ ಸಂಬಳವನ್ನು ಪಡೆಯುವ ನೌಕರನಾಗಿಲ್ಲವೆಂದು:

ಅಥವಾ

ಆತನ/ಆಕೆಯ ತಂದೆ ತಾಯಿ / ಪೋಷಕರು/ಪತ್ನಿ/ಪತಿಯ ಆದಾಯವೂ ಎರಡು ಲಕ್ಷ ಮೀರಿರುವುದಿಲ್ಲವೆಂದು:

ಅಥವಾ

ಕರ್ನಾಟಕ ಭೂ ಸುಧಾರಣಾ ಅಧಿನಿಯಮ 1961 ರಲ್ಲಿ ನಿಗದಿಪಡಿಸಿರುವಂತೆ ಆತನ/ಆಕೆಯ ತಂದೆ ತಾಯಿ / ಪೋಷಕರು / ಪತ್ನಿ / ಪತಿಯು ಮಾರಾಟ ತೆರಿಗೆದಾರನಲ್ಲ ಅಥವಾ ಆತನ / ಆಕೆಯ ತಂದೆ ತಾಯಿ / ಪೋಷಕ / ಪತ್ನಿ / ಪತಿಯು ಅಥವಾ ಇವರಿಬ್ಬರೂ 10 ಯೂನಿಟ್‌ಗಿಂತ ಹೆಚ್ಚಿನ ಕೃಷಿ ಭೂಮಿ ಅಥವಾ 25 ಎಕರೆಗಳಿಗಿಂತ ಹೆಚ್ಚಿನ ಪ್ಲಾಂಟೇಷನ್ ಭೂಮಿಯನ್ನು ಹೊಂದಿರುವುದಿಲ್ಲವೆಂದು ಪ್ರಮಾಣೀಕರಿಸಲಾಗಿದೆ. ಸರ್ಕಾರಿ ಆದೇಶ ಸಂಖ್ಯೆ ಎಸ್‌ಡಬ್ಲ್ಯೂಡಿ 225 ಬಿಸಿಎ 2000 ದಿನಾಂಕ: 30-03-2002ರ ಅನ್ವಯ ಶ್ರೀ / ಶ್ರೀಮತಿ / ಕುಮಾರಿ ಇವರು ಜಾತಿಗೆ

ಸೇರಿದ ಉಪಜಾತಿಯವರಾಗಿದ್ದು, ಸರ್ಕಾರಿ ಆದೇಶ ಸಂಖ್ಯೆ ಎಸ್‌ಡಬ್ಲ್ಯೂಡಿ 225 ಬಿಸಿಎ 2000 ದಿನಾಂಕ: 30-03-2002ರ ಅನ್ವಯ ಹಿಂದುಳಿದ ವರ್ಗಗಳ ಪ್ರವರ್ಗ .. (2ಎ, 2ಬಿ, 3ಎ, 3ಬಿ) ಸೇರಿರುತ್ತಾರೆ.

ಸ್ಥಳ:

ತಹಸೀಲ್ದಾರರು

ದಿನಾಂಕ:

ತಾಲ್ಲೂಕು,

ಕಛೇರಿಯ ಮೊಹರು.

ಸೂಚನೆ 1) ಸರ್ಕಾರದ ಆದೇಶ ಸಂಖ್ಯೆ: ಹಿಂವಕ 304 ಬಿಸಿಎ 2017, ದಿನಾಂಕ: 14-09-2018ರಂತೆ ಹಿಂದುಳಿದ ವರ್ಗಗಳ ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಮೀಸಲಾತಿಗಳಿಗೆ ಅನ್ವಯಿಸುವಂತೆ ಕೆನೆಪದರಕ್ಕೆ ನಿಗದಿಪಡಿಸಿರುವ ಅಭ್ಯರ್ಥಿಯ ಮತ್ತು ಅವರ ತಂದೆ-ತಾಯಿ, ಪೋಷಕರ ವಾರ್ಷಿಕ ಒಟ್ಟು ಆದಾಯ ಮಿತಿಯನ್ನು (Gross Annual Income) 6.00 ಲಕ್ಷಗಳಿಂದ 8.00 ಲಕ್ಷಗಳಿಗೆ ಹೆಚ್ಚಿಸಲಾಗಿದೆ. ಆದುದರಿಂದ, ಮೀಸಲಾತಿ ಪ್ರಮಾಣ ಪತ್ರವನ್ನು ನೀಡುವ ಅಧಿಕೃತ ಅಧಿಕಾರಿಯು ದಿನಾಂಕ: 14-09-2018ರ ಸರ್ಕಾರಿ ಆದೇಶದಲ್ಲಿನ ಅಂಶಗಳನ್ನು ವಿವರವಾಗಿ ಖಚಿತಪಡಿಸಿಕೊಂಡ ನಂತರವೇ ನೀಡತಕ್ಕದ್ದು.

2) ಈ ಮೇಲೆ ಹೇಳಲಾದ ಸರ್ಕಾರಿ ಆದೇಶದಲ್ಲಿನ ಅಂಶಗಳನ್ನು ಗಮನದಲ್ಲಿಟ್ಟುಕೊಂಡೇ ಸದರಿ ಮೀಸಲಾತಿಗಳನ್ನು ಕ್ಲೇಮು ಮಾಡುವ ಅಭ್ಯರ್ಥಿಗಳು ಅದರಂತೆ ಜಾತಿ/ಮೀಸಲಾತಿ ಪ್ರಮಾಣ ಪತ್ರಗಳನ್ನು ಮಾಡಿಸಲು ಸೂಚಿಸಿದೆ.

ಕರ್ನಾಟಕ ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆ: ಸಿಆಸುಇ 115 ಸೆನೆನಿ 2005, ದಿನಾಂಕ: 19.11.2005

CERTIFICATE FOR THE PERSONS WITH DISABILITIES

This is to certify that Sri/Smt./Kum. _____
son/wife/daughter of Shri _____ aged
_____ old male/female, Registration No. _____
in a case of _____ He/she is physically
disabled/visual disabled/speech & hearing disabled and has _____%
(percent) permanent (physical impairment, visual impairment, speech &
hearing impairment) in relation to his/her _____

Note: 1. This condition is progressive/non-progressive/likely to improve/not
likely to improve.*

2. Re-assessment is not recommended/is recommended after a period
of _____ months/years.*

*** Strike out which is not applicable.**

(Recently attested
photograph showing
the disability to be
affixed here)

Sd/-
(Doctor)

Sd/-
(Doctor)

Sd/-
(Doctor)

Countersigned by the
Medical Superintendent CMO/Head
Of Hospital (with seal)

Signature/Thumb impression
of the disabled person

ನಮೂನೆ-1

ಜನರಲ್ ಮೆರಿಟ್ ಅಭ್ಯರ್ಥಿಗಳು ಮೇಲು ಸ್ತರಕ್ಕೆ ಸೇರಿಲ್ಲವೆಂದು ದೃಢೀಕರಿಸಿ ಗ್ರಾಮೀಣ ಮೀಸಲಾತಿಯನ್ನು
ಕೋರಲು ಸಲ್ಲಿಸಬೇಕಾದ ಪ್ರಮಾಣ ಪತ್ರ

ಜನರಲ್ ಮೆರಿಟ್ ಅಭ್ಯರ್ಥಿಗಳು ಭರ್ತಿ ಮಾಡಬೇಕಾದ ನಮೂನೆ

ಇವರಿಗೆ:

ತಹಶೀಲ್ದಾರರು,

_____ತಾಲ್ಲೂಕು

_____ ಜಿಲ್ಲೆ.

ಮಾನ್ಯರೆ,

ಶ್ರೀ/ ಶ್ರೀಮತಿ _____ ಎಂಬುವವರ ಮಗ/ಮಗಳು/ಪತಿ/ಪತ್ನಿ
_____ ಆದ ನಾನು ಮೇಲುಸ್ತರದಲ್ಲಿ (ಅಡಿಜಚಿಟಿಡಿ ಐಚಿಡಿಜಡಿ)
ಬರುವುದಿಲ್ಲವೆಂದು ನೇರ ನೇಮಕಾತಿಯಲ್ಲಿ ಗ್ರಾಮೀಣ ಅಭ್ಯರ್ಥಿ ಮೀಸಲಾತಿಯನ್ನು ಪಡೆಯುವುದಕ್ಕಾಗಿ
ಪ್ರಮಾಣ ಪತ್ರವನ್ನು ಪಡೆಯಲು ತಮ್ಮಲ್ಲಿ ಈ ಕೆಳಕಂಡ ಮಾಹಿತಿಗಳನ್ನು ಒದಗಿಸುತ್ತಾ ಕೋರುತ್ತೇನೆ.

1. ಅಭ್ಯರ್ಥಿಯ ಹೆಸರು ಮತ್ತು ಉದ್ಯೋಗ :
2. ಅಭ್ಯರ್ಥಿಯ ಸ್ವಂತ ಸ್ಥಳ ಗ್ರಾಮ :
ತಾಲ್ಲೂಕು :
ಜಿಲ್ಲೆ :
3. ಅಭ್ಯರ್ಥಿಯು ಹುಟ್ಟಿದ ದಿನಾಂಕ, ವಯಸ್ಸು ಮತ್ತು ಹುಟ್ಟಿದ ಸ್ಥಳ:
4. ಅಭ್ಯರ್ಥಿಯ ತಂದೆ/ತಾಯಿ/ಪೋಷಕರ ಪತಿಯ/ಪತ್ನಿಯ ಹೆಸರು ಮತ್ತು ಉದ್ಯೋಗ:
(ಉದ್ಯೋಗವು ಸರ್ಕಾರಿ/ಅರೆ ಸರ್ಕಾರಿ/ಸಾರ್ವಜನಿಕ ಉದ್ಯಮ/ಖಾಸಗಿ)
5. ಅಭ್ಯರ್ಥಿಯ ಪ್ರಸ್ತುತ ವಿಳಾಸ:
(ಸ್ಪಷ್ಟವಾಗಿ ನಮೂದಿಸುವುದು)
6. ಅಭ್ಯರ್ಥಿಯ ಖಾಯಂ ವಿಳಾಸ:
7. ಅಭ್ಯರ್ಥಿಯ ಶಾಲಾ ಶಿಕ್ಷಣದ ವ್ಯಾಸಂಗ ಮಾಡಿದ ಶಾಲೆಗಳ ವಿವರ:
ಪ್ರಾಥಮಿಕ:
ಮಾಧ್ಯಮಿಕ:
ಪ್ರೌಢ
8. ಅಭ್ಯರ್ಥಿಯ ಹಾಗೂ ಅಭ್ಯರ್ಥಿಯ ತಂದೆ/ತಾಯಿ/ಪೋಷಕರ (ತಂದೆ/ತಾಯಿ ಜೀವಂತವಿಲ್ಲದಿದ್ದರೆ) ಇವರ ಒಟ್ಟು ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ:

1) ವೇತನ ಶ್ರೇಣಿ

2) ಜಮೀನಿನ ವಿವರ

3) ಇತರ ಮೂಲಗಳು

9. ಆದಾಯ ತೆರಿಗೆ ಪಾವತಿದಾರರೇ?

10. ಸಂಪತ್ತು ತೆರಿಗೆ ಪಾವತಿದಾರರೇ?

11. ಮಾರಾಟ ತೆರಿಗೆ ಪಾವತಿದಾರರೇ?

ಪ್ರಮಾಣೀಕೃತ ಘೋಷಣೆ

ಈ ಮೇಲೆ ನನ್ನಿಂದ ಒದಗಿಸಿದ ಮಾಹಿತಿ/ವಿವರಣೆಯು ನಾನು ತಿಳಿದಿರುವಷ್ಟರ ಮಟ್ಟಿಗೆ ಸತ್ಯವೆಂದು ಶ್ರದ್ಧಾಪೂರ್ವಕವಾಗಿ ದೃಢೀಕರಿಸುತ್ತೇನೆ ಮತ್ತು ಘೋಷಿಸುತ್ತೇನೆ.

ಸ್ಥಳ:

ದಿನಾಂಕ:

ತಮ್ಮ ವಿಧೇಯ
(ಅಭ್ಯರ್ಥಿಯ ಸಹಿ)

ಮೇಲೆ ಒದತಿಸಲಾದ ಮಾಹಿತಿಗಳು ಸತ್ಯವಾಗಿರುತ್ತದೆ ಎಂದು ಪ್ರಮಾಣೀಕರಿಸುತ್ತಾ, ಈ ಮಾಹಿತಿಗಳು ಅಸತ್ಯವೆಂದು ದೃಢಪಟ್ಟಲ್ಲಿ ಅಪರಾಧ ವಿಚಾರಣೆಗೆ ಬದ್ಧನಾಗಿರುತ್ತೇನೆ.

ಸ್ಥಳ:

ಬೆಂಗಳೂರು:

ತಂದೆ/ತಾಯಿ/ಪೋಷಕರ ಸಹಿ
(ತಂದೆ/ತಾಯಿ ಜೀವಂತವಿಲ್ಲದಿದ್ದರೆ)
(ಹೆಂಡತಿ/ಗಂಡ/ಇವರ ಸಹಿ)

ಸ್ಥಳೀಯ ಇಬ್ಬರು ಸಾಕ್ಷಿದಾರರು

ಅಭ್ಯರ್ಥಿಯ ಮತ್ತು ಅವರ ತಂದೆ/ತಾಯಿ/ಪೋಷಕರು/ಪತಿ/ಪತ್ನಿ ಇವರನ್ನು ಹಾಗೂ ಇವರ ಸಹಿಯನ್ನು ಗುರುತಿಸುತ್ತೇವೆ.

ಸಾಕ್ಷಿದಾರರ ಸಹಿ:

(ಪೂರ್ಣ ವಿಳಾಸದೊಂದಿಗೆ)

1)

2)

ಪರಿಶೀಲನಾ ಪ್ರಮಾಣ ಪತ್ರ

1. ಶ್ರೀ/ ಶ್ರೀಮತಿ _____ಎಂಬವರ ಮಗ/ಮಗಳು/ ಪತಿ/ ಪತ್ನಿ
ಶ್ರೀ/ಶ್ರೀಮತಿ/ಕುಮಾರಿ _____ಎಂಬವರು ಕರ್ನಾಟಕ ರಾಜ್ಯದ -
_____ ಜಿಲ್ಲೆಯ ವಿಭಾಗ _____ ಗ್ರಾಮ/ಪಟ್ಟಣ/ನಗರದಲ್ಲಿ ಸಾಮಾನ್ಯ
ನಿವಾಸಿಯಾಗಿದ್ದಾರೆ ಮತ್ತು ಇವರು ಜನರಲ್ ಮೆರಿಟ್ ವರ್ಗಕ್ಕೆ ಸೇರಿದವರಾಗಿರುತ್ತಾರೆ.
2. ಶ್ರೀ/ ಶ್ರೀಮತಿ _____ ಇವರ ತಂದೆ/ತಾಯಿ/ಪೋಷಕರು ಸರ್ಕಾರಿ ಆದೇಶ
ಸಂಖ್ಯೆ: ಎಸ್ ಡಬ್ಲ್ಯೂಡಿ 251 ಬಿಸಿಎ 94, ಬೆಂಗಳೂರು, ದಿನಾಂಕ: 31.01.1995 ಅನ್ವಯ
ಜನರಲ್ ಮೆರಿಟ್ ವರ್ಗದ ಮೇಲುಸ್ತರದಲ್ಲಿ (Creamy Layer) ಬರುವುದಿಲ್ಲವೆಂದು
ಪ್ರಮಾಣೀಕರಿಸಲಾಗಿದೆ.

ದಿನಾಂಕ:

ತಹಶೀಲ್ದಾರ್,

ಸ್ಥಳ:

_____ ತಾಲ್ಲೂಕು

ಕಛೇರಿಯ ಮೊಹರು

ನಮೂನೆ-2

ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ

ಶ್ರೀ/ಶ್ರೀಮತಿ _____ರವರ

ಮಗ/ಮಗಳು/ಪತ್ನಿ/ಶ್ರೀ/

ಶ್ರೀಮತಿ/ಕುಮಾರಿ _____ಜಿಲ್ಲೆ _____

ತಾಲ್ಲೂಕು _____ಗ್ರಾಮದಲ್ಲಿ _____ ವಾಸವಾಗಿರುವ ಇವರು ಒಂದನೇ

ತರಗತಿಯಿಂದ _____ ತರಗತಿಯವರೆಗೆ _____ ಜಿಲ್ಲೆ _____

ತಾಲ್ಲೂಕು _____ಪಟ್ಟಣ _____ ಶಾಲೆಯಲ್ಲಿ ವ್ಯಾಸಂಗ ಮಾಡಿ

_____ ವರ್ಷ ನಡೆದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಈ ಶಾಲೆಯು

ಅಭ್ಯರ್ಥಿಯು ವ್ಯಾಸಂಗ ಮಾಡಿದ ಅವಧಿಯಲ್ಲಿ ಕರ್ನಾಟಕ ಪೌರ ನಿಗಮಗಳ ಅಧಿನಿಯಮ, 1976

ಅಥವಾ ಕರ್ನಾಟಕ ಪೌರ ಸಭೆಗಳ ಅಧಿನಿಯಮ 1964ರ ಅಡಿಯಲ್ಲಿ ನಿರ್ದಿಷ್ಟಪಡಿಸಿ ಒಂದು ದೊಡ್ಡ

ನಗರ ಪ್ರದೇಶ ಸಣ್ಣ ನಗರ ಪ್ರದೇಶ ಅಥವಾ ಪರಿವರ್ತನೆ ಹಂತದಲ್ಲಿರುವ ಪ್ರದೇಶಗಳ ಹೊರತಾದ

ಪ್ರದೇಶದಲ್ಲಿತ್ತು.

ಮೇಲು ರುಜು

ಕ್ಷೇತ್ರ ಶಿಕ್ಷಣ ಅಧಿಕಾರಿ

ಕಛೇರಿಯ ಮೊಹರು

ಸಹಿ:

ಮುಖ್ಯೋಪಾಧ್ಯಾಯರ ಸಹಿ

ಮತ್ತು ಸಂಸ್ಥೆಯ ಮೊಹರು

ಸರ್ಕಾರದ ಸುತ್ತೋಲೆ ಸಂಖ್ಯೆ ಸಿಆಸುಇ 44 ಸೇನೆನಿ 2001 ದಿನಾಂಕ 27-07-2001

ನಮೂನೆ - 3

ಯೋಜನೆಗಳಿಂದ ನಿರ್ವಹಿತರಾದ ಕುಟುಂಬದ ಅಭ್ಯರ್ಥಿ

ಶ್ರೀ / ಶ್ರೀಮತಿ ರವರ ಮಗ / ಮಗಳು / ಪತಿ / ಪತ್ನಿ ಶ್ರೀ / ಶ್ರೀಮತಿ / ಕುಮಾರಿ ಜಿಲ್ಲೆ ತಾಲ್ಲೂಕು ಗ್ರಾಮದಲ್ಲಿ ವಾಸವಾಗಿರುವ ಇವರು:ಇವರ ಕುಟುಂಬದವರ ಅವಲಂಬಿತರಾಗಿದ್ದ ಈ ಕೆಳಕಂಡ ಆಸ್ತಿಯನ್ನು ಯೋಜನೆಗಾಗಿ ಇಸವಿಯಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಈ ಮೂಲಕ ಪ್ರಮಾಣೀಕರಿಸಿದೆ.

- (ಅ) ** ವಾಸಿಸುವ ಮನೆ ಮತ್ತು ತಾವು ಅವಲಂಬಿತರಾಗಿದ್ದ ಅವರ ಕೃಷಿ ಭೂಮಿಯ ಅರ್ಧದಷ್ಟು
(ಆ) ** ಯೋಜನೆಗೆ ಮೊದಲು ಭೂಮಿಯನ್ನು ಹೊಂದಿರದೆ/ಯೋಜನೆಯಿಂದ ತಾವು ವಾಸಿಸುವ ಮನೆ
(ಇ) ** ತಾವು ಅವಲಂಬಿತರಾಗಿದ್ದ ತಮ್ಮ ಕೃಷಿ ಭೂಮಿಯ ಅರ್ಧದಷ್ಟು ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿ
(ಈ) ** ಇತರ ಇನ್ನಾವುದೇ ಪ್ರಕರಣದಲ್ಲಿ ಯೋಜನೆಯಿಂದ ನಿರ್ವಹಿತರಾದವರು.

ಸ್ಥಳ
ದಿನಾಂಕ

ತಹಶೀಲ್ದಾರ್,
. ತಾಲ್ಲೂಕು
ಕಛೇರಿಯ ಮೊಹರು

(** ಅನ್ವಯವಾಗುವ ಐಟಂ ಅನ್ನು ಮಾತ್ರ ಪ್ರಮಾಣ ಪತ್ರದಲ್ಲಿ ನಮೂದಿಸತಕ್ಕದ್ದು)

**ಕರ್ನಾಟಕ ಸರ್ಕಾರ
ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ**

ಸಂ: KSA-15030/26/2016-KSA_ADM-KSA

ನಿರ್ದೇಶಕರ ಕಛೇರಿ
ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ,
ಕೊರಡಿ ಸಂ: 126, ಮೊದಲನೇ ಮಹಡಿ,
ವಿಕಾಸ ಸೌಧ, ಬೆಂಗಳೂರು.
ದಿನಾಂಕ : 08/02/2022

ನೇಮಕಾತಿ ಪ್ರಕಟಣೆ

ವಿಷಯ: ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರು (ರೆಪ್ರೋಗ್ರಾಫಿ) (ಪರಿಶಿಷ್ಟ ಜಾತಿ) ಹೈದರಾಬಾದ್ ಕರ್ನಾಟಕ ವೃಂದದ ಬ್ಯಾಕ್ ಲಾಗ್ ಹುದ್ದೆಯನ್ನು ಭರ್ತಿ ಮಾಡುವ ಬಗ್ಗೆ.

ಉಲ್ಲೇಖ: 1. ಪತ್ರ ಸಂಖ್ಯೆ : ಕಸಂವಾ 09 ರಾಪಸಿ 2019, ದಿನಾಂಕ: 29.03.2019.
2. ಅ.ಸ ಪತ್ರ ಸಂಖ್ಯೆ : ಕಸಂವಾ 03 ಸಕಾ 2022 ದಿನಾಂಕ : 05/02/2022

ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ಬೆಂಗಳೂರು ಇಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದಕ್ಕೆ ಸೇರಿದ ಪರಿಶಿಷ್ಟ ಪಂಗಡಕ್ಕೆ ಗುರುತಿಸಿರುವ ಒಂದು ತಾಂತ್ರಿಕ ಸಹಾಯಕರ ಹುದ್ದೆಯನ್ನು ಪರಿಶಿಷ್ಟ ಜಾತಿಯಡಿ ನೇಮಕ ಮಾಡಲು ಸರ್ಕಾರದ ಆದೇಶ ಸಂಖ್ಯೆ: ಡಿಪಿಎಆರ್ 19 ಎಸ್‌ಬಿಸಿ 89, ದಿನಾಂಕ: 12.07.1989ರನ್ವಯ ಒಂದು ಹೈದರಾಬಾದ್ ಕರ್ನಾಟಕ ವೃಂದದ ಬ್ಯಾಕ್‌ಲಾಗ್ ನ ಒಂದು ಹುದ್ದೆಯನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉಲ್ಲೇಖ (1) ಮತ್ತು (2)ರ ಪತ್ರದ ಪ್ರಕಾರ ಅನುಮತಿ ದೊರೆತಿದ್ದು, ನೇಮಕಾತಿಗೆ ನಿಗದಿಪಡಿಸಿರುವ ಅರ್ಜಿ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ದ್ವಿಪ್ರತಿಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

1. ಹುದ್ದೆಯ ವಿವರ :

- ತಾಂತ್ರಿಕ ಸಮಾಲೋಚಕರು (ರೆಪ್ರೋಗ್ರಾಫಿ) ಹೈದರಾಬಾದ್ ಕರ್ನಾಟಕ ವೃಂದದ ಪರಿಶಿಷ್ಟ ಜಾತಿ ಬ್ಯಾಕ್‌ಲಾಗ್ ಹುದ್ದೆಯ ವೇತನ ಶ್ರೇಣಿ ರೂ.33450-850-36000-950-39800-1100-46400-1250-53900-1450-62600.

2. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕಗಳು:

ಪ್ರಾರಂಭಿಕ ದಿನಾಂಕ	ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
19/02/2022	21/03/2022 ರ ಸಂಜೆ : 5:30

3. ವಯೋಮಿತಿ :

- ಕನಿಷ್ಠ : 18 ವರ್ಷಗಳು
- ಗರಿಷ್ಠ : 40 ವರ್ಷಗಳು

4. ಶೈಕ್ಷಣಿಕ ವಿದ್ಯಾರ್ಹತೆ :

- ಪ್ರೋಟೋಗ್ರಾಫಿಯೂ ಸೇರಿದಂತೆ ಸಿನಿಮಾಟೋಗ್ರಾಫಿಯಲ್ಲಿ ಡಿಪ್ಲೋಮಾ ಪದವಿ ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು. ಜೊತೆಗೆ ಮೈಕ್ರೋಫಿಲ್ಮಿಂಗ್ ಸೇರಿದಂತೆ ಪ್ರೋಟೋಗ್ರಾಫಿಯಲ್ಲಿ ಎರಡು ವರ್ಷಗಳಿಗೆ ಕಡಿಮೆಯಿಲ್ಲದಂತೆ ಪ್ರಾಯೋಗಿಕ ಅನುಭವ ಇರಬೇಕು.

Direct Recruitment Essentials:

- Must possess a diploma degree or equivalent in cinematography, including photography. Plus a minimum of two years of practical experience in photography including microfilming.

5. ನೀಡಬೇಕಾಗಿರುವ ದಾಖಲೆಗಳು :

- ಶೈಕ್ಷಣಿಕ ವಿದ್ಯಾರ್ಹತೆಯ ಪ್ರಮಾಣ ಪತ್ರಗಳು.
- ಜನ್ಮ ದಿನಾಂಕದ ಪ್ರಮಾಣ ಪತ್ರ.
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ. (ಪ್ರಸ್ತುತ ಚಾಲ್ತಿಯಲ್ಲಿರುವುದು),
- ಅರ್ಜಿಯಲ್ಲಿ ಅಭ್ಯರ್ಥಿಯ ಇತ್ತೀಚಿನ ಭಾವಚಿತ್ರ.
- ಹೈದರಾಬಾದ್-ಕರ್ನಾಟಕ ಮೀಸಲಾತಿ ಪ್ರಮಾಣ ಪತ್ರ.
- ಸರ್ಕಾರಿ/ಅರೆ ಸರ್ಕಾರಿ ನೌಕರಿಯಲ್ಲಿದ್ದರೆ ಇಲಾಖಾ ಮುಖ್ಯಸ್ಥರು ನೀಡುವ ನಿರಾಕ್ಷೇಪಣಾ ಪತ್ರ.

6. ಷರತ್ತುಗಳು:

- ಅಭ್ಯರ್ಥಿಯನ್ನು ನೇರ ನೇಮಕಾತಿ ನಿಯಮದ ಪ್ರಕಾರ ಆಯ್ಕೆ ಮಾಡಲಾಗುವುದು
- ಆಯ್ಕೆಯಾದ ಅಭ್ಯರ್ಥಿಯು ಮೈಕ್ರೋಫಿಲ್ಮ್ ಹಾಗೂ ಡಿಜಿಟಲೈಸೇಶನ್ ಕಾರ್ಯ ನಿರ್ವಹಿಸುವ ಸಂದರ್ಭದಲ್ಲಿ ಅದರ ಜೊತೆ ಇಲಾಖೆಯ ಮುಖ್ಯಸ್ಥರು ಸೂಚಿಸುವ ಕಛೇರಿ ಕೆಲಸ ಮಾಡಲು ಸಿದ್ಧರಿರತಕ್ಕದ್ದು.

7. ಅರ್ಜಿ ಸಲ್ಲಿಸಬೇಕಾದ ವಿಳಾಸ :

- ನಿರ್ದೇಶಕರು, ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ಕೊರಡಿ ಸಂಖ್ಯೆ: 126, 1ನೇ ಮಹಡಿ, ವಿಕಾಸ ಸೌಧ, ಬೆಂಗಳೂರು-560 001.
- ಅರ್ಜಿ ನಮೂನೆಯನ್ನು ಇಲಾಖೆಗೆ ಬಂದು ಅಥವಾ ಇಲಾಖಾ ವೆಬ್ ಸೈಟ್ ನಲ್ಲಿ ಪಡೆದು ಸಲ್ಲಿಸುವುದು. Web site Address: <https://statearchives.karnataka.gov.in>

8. ಸೂಚನೆ :

- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಕೋಟೆಯ ಮೇಲೆ "ತಾಂತ್ರಿಕ ಸಹಾಯಕರು (ರೆಪ್ರೋಗ್ರಾಫಿ) (ಪರಿಶಿಷ್ಟ ಜಾತಿ)ಹೈದರಾಬಾದ್ ಕರ್ನಾಟಕ ಸ್ಥಳೀಯ ವೃಂದದ ಬ್ಯಾಕ್ ಲಾಗ್" ಎಂದು ನಮೂದಿಸತಕ್ಕದ್ದು.
- ಅಭ್ಯರ್ಥಿಗಳು ಅರ್ಜಿಯೊಂದಿಗೆ ಲಗತ್ತಿಸುವ ದಾಖಲೆಗಳ ಪ್ರತಿಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಣ ಮಾಡಿ ಸಲ್ಲಿಸತಕ್ಕದ್ದು.

**ನಿರ್ದೇಶಕರು ಹಾಗೂ ನೇಮಕಾತಿ
ಪ್ರಾಧಿಕಾರ,
ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ.**

೧೪೪

ಕರ್ನಾಟಕ ರಾಜ್ಯಪತ್ರ, ಗುರುವಾರ, ೧೦, ಫೆಬ್ರವರಿ, ೨೦೨೨

ಭಾಗ ೨

ಭಾವ ಚಿತ್ರ
ದೇಶೀಕರಣದೊಂದಿಗೆ

ಅರ್ಜಿ ನಮೂನೆ
ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯಲ್ಲಿ
ತಾಂತ್ರಿಕ ಸಹಾಯಕ(ಗ್ರೂಪ್-ಸಿ) ಬ್ಯಾಕ್‌ಲಾಗ್ 371ಜೆ ಪ್ರದೇಶಕ್ಕೆ ಮೀಸಲಾತಿ ಹುದ್ದೆಗೆ ನೇರ
ನೇಮಕಾತಿಗಾಗಿ ಅರ್ಜಿ

1.	ಅಭ್ಯರ್ಥಿಯ ಹೆಸರು (ದಪ್ಪ ಅಕ್ಷರದಲ್ಲಿ) (SSLC ಅಂಕ ಪಟ್ಟಿಯಲ್ಲಿ ಇರುವಂತೆ.	
2.	ತಂದೆ/ಗಂಡ/ಪೋಷಕರ ಹೆಸರು	
3.	ಜನ್ಮ ದಿನಾಂಕ (ಅಂಕಿ ಮತ್ತು ಅಕ್ಷರಗಳಲ್ಲಿ) (SSLC ಅಂಕ ಪಟ್ಟಿಯಲ್ಲಿ ಇರುವಂತೆ.	
4.	ಲಿಂಗ	<input type="checkbox"/> ಗಂಡು <input type="checkbox"/> ಹೆಣ್ಣು <input type="checkbox"/> ತೃತೀಯ ಲಿಂಗ
5.	ವಿದ್ಯಾರ್ಹತೆ	
6.	ರಾಷ್ಟ್ರೀಯತೆ	
7.	ಖಾಯಂ ವಿಳಾಸ	
8.	ಮೊಬೈಲ್ ಸಂಖ್ಯೆ :	ದೂರವಾಣಿ ಸಂಖ್ಯೆ :
9.	ಜಾತಿ / ಉಪ ಜಾತಿ	
10.	ವೈವಾಹಿಕ ಸ್ಥಿತಿ	<input type="checkbox"/> ವಿವಾಹಿ <input type="checkbox"/> ಅವಿವಾಹಿತ
11.	ಸರ್ಕಾರಿ / ಅರೆ ಸರ್ಕಾರಿ ನೌಕರಿಯಲ್ಲಿದ್ದರೆ ಅರ್ಜಿಯನ್ನು ಇಲಾಖಾ ಮುಖ್ಯಸ್ಥರ ಮೂಲಕ ಸಲ್ಲಿಸತಕ್ಕದ್ದು, ಇಲ್ಲವಾದಲ್ಲಿ ಅವರಿಂದ ನಿರಾಪೇಕ್ಷಣಾ ಪತ್ರ ಪಡೆದು ಸಲ್ಲಿಸಲತಕ್ಕದ್ದು.	
12.	ಲಗತ್ತಿಸಿರುವ ದಾಖಲೆಗಳ ಪಟ್ಟಿ	
13.	ಪಾಸ್‌ಪೋರ್ಟ್ ಸೈಜ್ ಭಾವಚಿತ್ರವನ್ನು ಈ ಅರ್ಜಿಯೊಂದಿಗೆ ಲಗತ್ತಿಸುವುದು.	

ದೃಢೀಕರಣ

ಈ ಮೇಲೆ ಒದಗಿಸಿದ ಎಲ್ಲಾ ಮಾಹಿತಿ ನಿಜವಾದ ಮತ್ತು ಪೂರ್ಣ ಪ್ರಮಾಣದ ಮಾಹಿತಿ ಎಂದು ಪ್ರಮಾಣೀಕರಿಸುತ್ತೇನೆ. ಇವು ಸುಳ್ಳೆಂದು ಕಂಡು ಬಂದಲ್ಲಿ ನನ್ನ ಅರ್ಜಿಯನ್ನು ತಿರಸ್ಕರಿಸಬಹುದಾಗಿದೆ.

ಸ್ಥಳ :

ದಿನಾಂಕ :

ಅಭ್ಯರ್ಥಿಯ ಸಹಿ

PR-33